

ಉದಯ ರಶ್ಮಿ

Udayarashmi Kannada Daily ಜನಪದ-ಜೀವಜನ

ಸಂಪಾದಕ : ಇಂದುಶೇಖರ ಮಣೂರ

Editor: Indushekhara Manur

ಕನ್ನಡ ದಿನಪತ್ರಿಕೆ

editor.udayarashmi@gmail.com

RNI NO: KARKAN/2023/86203

ರವಿವಾರ, ಜೂನ್, 21, 2026

"ಯೋಗವು ಯಾವುದೇ ವಯಸ್ಸಿನವರಿಗೂ ಸೂಕ್ತವಾಗಿದೆ, ಇದು ನಮಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನೀಡುತ್ತದೆ. ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಅದನ್ನು ನಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳೋಣ."



■ ವಿಜಯಲಕ್ಷ್ಮಿ ಗಿರಗಾವಿ ಮುಖ್ಯಸ್ಥೆ, ವಿವಾ ಫಿಟ್ನೆಸ್ ಕೇಂದ್ರ, ವಿಜಯಪುರ

ನಭೋಮಂಡಲದಲ್ಲಿ ಸೂರ್ಯನ ಸುತ್ತವರೆದ ಉಂಗುರಾಕಾರ ವಿಸ್ಮಯ

■ ಉದಯರಶ್ಮಿ ದಿನಪತ್ರಿಕೆ

ತಿಕ್ಕೋಟಾ: ನಭೋ ಮಂಡಲದಲ್ಲಿ ಶನಿವಾರ ಬೆಳಿಗ್ಗೆ 10:30 ಕ್ಕೆ ತಾಲ್ಲೂಕಿನ ಫೋಣಸಗಿ ಗ್ರಾಮದಲ್ಲಿ ಸೂರ್ಯನ ಸುತ್ತಲೂ ವೃತ್ತಾಕಾರವಾಗಿ ಕಾಮನಬಿಲ್ಲಿನಂತೆ ಉಂಗುರಾಕಾರ ಕಾಣಿಸಿಕೊಂಡಿತು. ಪ್ರಕೃತಿ ವಿಸ್ಮಯದ ಕೌತುಕವನ್ನು ಕಣ್ತುಂಬಿಸಿ ಕಂಡು ಯುವಕರು, ತಾಲೂಕು ಮಕ್ಕಳು ಹಳ್ಳಿಯ ಜನರು ಕಣ್ಣು ಕುಕ್ಕಿಸುವ ಸೂರ್ಯನ ಕಿರಣಗಳು ಪ್ರಕಾಶವಾಗುವಾಗಿದ್ದು ರೋಷ ಕೌತುಕವನ್ನು ನೋಡಿ ನಿಬ್ಬೆರಗಾದರು.



ಮಂಜಿನ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ ವಕ್ರೀಭವನಗೊಂಡು ಈ ರೀತಿಯ 'ಸನ್ ವ್ಯಾಲೋ (ಖಣಿಟ ಉಣಿಟ)' ಅಥವಾ ಸೂರ್ಯನ ಉಂಗುರ ಸೃಷ್ಟಿಯಾಗುತ್ತದೆ ಎಂದು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು.

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

■ ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಮೈಸೂರು-ಫಂಡರಾಪುರ ನಡುವೆ ಸಂಚರಿಸುವ ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲ್ವೆ ಮತ್ತು ಗದಗ ಬೈಪಾಸ್ ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು



ರೈಲ್ವೆ ಸಚಿವರಾದ ಅಶ್ವಿನ್ ವೆಂಕಟೇಶ್ ಮತ್ತು ವಿ.ಸೋಮಣ್ಣ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದರಿಂದ ಎರಡೂ ನಗರಗಳ ನಡುವಿನ ಪ್ರಯಾಣ ಅವಧಿ ಸುಮಾರು 55 ನಿಮಿಷ ಕಡಿಮೆ ಆಗಲಿದೆ ಎಂದು ಅವರು ಹೇಳಿದ್ದಾರೆ. ಇದರ ಜೊತೆ ಸದ್ಯ ವಿಜಯಪುರ-ಬೆಂಗಳೂರು ನಡುವೆ ವಾರದಲ್ಲಿ ಎರಡು

ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಿತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯಪುರ ಕಡೆಗೆ ಚಲಿಸುವ ರೈಲುಗಳನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕೆಂದು ಹಲವು ಬಾರಿ ಪತ್ರ ಬರೆದು ಕೋರಿಕೆ ಸಲ್ಲಿಸಲಾಗಿತ್ತು. ಅದಕ್ಕೆ ರೈಲ್ವೆ ಮಂಡಳಿ, ಸರ್ಕಾರತ್ಮಕವಾಗಿ ಸ್ಪಂದಿಸಿದ್ದು ಹೆಚ್ಚಿನ ಅನುಕೂಲ ಆಗಲಿದೆ. ಇದಕ್ಕಾಗಿ

ದಿನ ಸಂಚರಿಸುತ್ತಿರುವ ವಿಶೇಷ ರೈಲ್ವೆ ಕೂಡ ಕಾಯಂ ಮಾಡಬೇಕು ಎಂದು ಪಾಟೀಲ ಒತ್ತಾಯಿಸಿದ್ದಾರೆ. ಬೈಪಾಸ್ ಮಾರ್ಗದಲ್ಲಿ ರೈಲು ಸಂಚರಿಸಲು ಶುರುವಾದ ಮೇಲೆ ಗೋಲಗುಂಬಜ್ ಎಕ್ಸ್‌ಪ್ರೆಸ್ ಇನ್ನು ಮುಂದೆ ಹುಬ್ಬಳ್ಳಿ ಮತ್ತು ಗದಗದಲ್ಲಿ ಉರೂಫಕ್ಕೆ ಹೋಗುವುದಿಲ್ಲ. ಆದರೆ, ಅಲ್ಲಿಯ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಹುಬ್ಬಳ್ಳಿ ದಕ್ಕಿ ಮತ್ತು ಗದಗ ಬೈಪಾಸ್ ನಿಲ್ದಾಣಗಳಲ್ಲಿ ರೈಲು ನಿಲುಕಿ ಇರಲಿವೆ. ಹಾಗೆಯೇ, ರಾಜ್ಯ ಸರ್ಕಾರದ ಕೋರಿಕೆಯಂತೆ ಮೈಸೂರು-ಫಂಡರಾಪುರ ನಡುವೆ ಮತ್ತೊಂದು ರೈಲು ಸೇವೆಯನ್ನು ಆದಷ್ಟು ಅಭಿವೃದ್ಧಿ ಪ್ರಾರಂಭಿಸಬೇಕು ಎಂದು ಅವರು ಕೋರಿದ್ದಾರೆ.


ಮುಖ್ಯ ಮತ್ತು ಗದಗದಲ್ಲಿ ಉರೂಫಕ್ಕೆ ರೈಲುಗಳು ಹೋಗುವುದರಿಂದ ವಿಜಯಪುರ, ಬಾಗಲಕೋಟೆ ಮುಂತಾದ ಜಿಲ್ಲೆಗಳ ಜನರಿಗೆ ಪ್ರಯಾಣಕ್ಕೆ ಹೆಚ್ಚು ಕಾಲ ಹಿಡಿಸುತ್ತದೆ. ಆದ್ದರಿಂದ ಇಲ್ಲಿ ಬೈಪಾಸ್ ಮೂಲಕವೇ ಓಡಿಸಬೇಕೆಂದು ಕೇಂದ್ರ ಸರ್ಕಾರದ ಗಮನವನ್ನು ನಿರಂತರವಾಗಿ ಸೆಳೆಯಲಾಗುತ್ತಿತ್ತು. ತಮ್ಮ ಬೇಡಿಕೆಗೆ ವ್ಯವಸ್ಥೆ ಮತ್ತು ಸೋಮಣ್ಣ ಸರ್ಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪಾಟೀಲ ಹರ್ಷಿಸಿದ್ದಾರೆ.

ಸದಿಲದೆ ಜಲಯೋಗದ ಸಾಧನೆಗೈದ ಪತ್ರಕರ್ತ ಸುನೀಲ ಗೋಡೆನ್ನವರ

■ ಉದಯರಶ್ಮಿ ದಿನಪತ್ರಿಕೆ

■ ವರದಿ: ರಾಜು ಕೆರುಟಗಿ

ವಿಜಯಪುರ: ನಗರದ ಪತ್ರಕರ್ತ ಸುನೀಲ ಗೋಡೆನ್ನವರ ಅವರು ಭಾನುವಾರ ವಿಶ್ವ ಯೋಗ ದಿನ ಪ್ರಯುಕ್ತ ಶನಿವಾರ ತಮ್ಮ ಇಬ್ಬರು ಮಕ್ಕಳೊಂದಿಗೆ ನೀರಿನಲ್ಲೇ ಯೋಗ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.



ಅತ್ಯಂತ ಕಠಿಣವೆನಿಸುವ ಜಲಯೋಗದ ಮೂಲಕ ಆರೋಗ್ಯ, ಏಕಾಗ್ರತೆ ಮತ್ತು ಶಿಸ್ತಿನ ಮಹತ್ವ ಸಾರುತ್ತಿರುವ ಪತ್ರಕರ್ತ ಸುನೀಲ ಗೋಡೆನ್ನವರ ಅವರು ನೀರಿನ ಮೇಲೆ ತೇಲುತ್ತಾ, ಕಣ್ಣು ಮುಚ್ಚಿ ಧ್ಯಾನದಲ್ಲಿ ಮಗ್ನರಾಗುವುದು ಕಠಿಣ ಯೋಗಗಳಲ್ಲಿ ಒಂದಾಗಿದೆ ಎನ್ನುತ್ತಾರೆ ಸಿಂಗಿಯ ಹಿರಿಯ ಯೋಗಪಟು ಗಂಗಾಧರ ಹಿರೇಮಠ ಅವರು. ರವಿವಾರ ವಿಶ್ವ ಯೋಗ ದಿನದ ಅಂಗವಾಗಿ ಪತ್ರಕರ್ತ ಸುನೀಲ್ ಹಾಗೂ ಅವರ ಮಕ್ಕಳಾದ ಪಾರ್ತಿಕ್ ಮತ್ತು ಹುತ್ವಿಕ್ ಅವರು ಶನಿವಾರ ಜಲಯೋಗ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಾಮಾನ್ಯವಾಗಿ ಕಾಲ ಯೋಗಾಭ್ಯಾಸ ಮಾಡುವ ಈ ಕುಟುಂಬ, ಯೋಗವನ್ನು ಕೇವಲ ವ್ಯಾಯಾಮವಲ್ಲ,



"ಜಲಯೋಗದಿಂದ ದೇಹದ ಸಮತೋಲನ ಹೆಚ್ಚುವುದರ ಜೊತೆಗೆ ಮನಸ್ಸು ಏಕಾಗ್ರತೆ ಹೊಂದಲು ಸಹಾಯವಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುವುದಲ್ಲದೆ ದೇಹ ಹೆಚ್ಚು ಚುರುಕಾಗುತ್ತದೆ. ಇದು ನನ್ನ ಸ್ವಾಭಾವಿಕ ಸುನೀಲ ಗೋಡೆನ್ನವರ ಪತ್ರಕರ್ತರು, ವಿಜಯಪುರ ಬದುಕಿನ ಶಿಷ್ಟ ಎಂದು ಆಳವಡಿಸಿಕೊಂಡಿದೆ. ಇಂದು ಅನೇಕ ಯುವಕರು ದುಶ್ಚಟಗಳತ್ತ ಆಕರ್ಷಿತರಾಗುತ್ತಿರುವ ಸಂದರ್ಭದಲ್ಲಿ, ಈ ಕುಟುಂಬ ಮಾತ್ರ ಆರೋಗ್ಯಕರ ಜೀವನಶೈಲಿಯ ಮೂಲಕ ಮಾದರಿಯಾಗುತ್ತಿದೆ. ನೀರಿನಲ್ಲಿ ಈಜು, ಯೋಗ ಮತ್ತು ಪ್ರಾಣಾಯಾಮವನ್ನು ಒಟ್ಟಿಗೆ ಅಭ್ಯಾಸ ಮಾಡುವ ಮೂಲಕ ಜೊತೆಗೆ ಆತ್ಮವಿಶ್ವಾಸವನ್ನೂ ಬೆಳೆಸಿಕೊಳ್ಳುತ್ತಿದ್ದಾರೆ."

ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ : ಡಿಸಿ

ವಿಜಯಪುರ ಜಿಲ್ಲೆಯಲ್ಲಿ ಲಸಿಕಾ ಅಭಿಯಾನಕ್ಕೆ ಸಕಲ ಸಿದ್ಧತೆ | 2.92 ಲಕ್ಷ ಮಕ್ಕಳಿಗೆ ಪಲ್ಟಿ ಪೋಷಣೆಯೊಡನೆ ಲಸಿಕೆ ಹಾಕುವ ಗುರಿ



■ ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1ರವರೆಗೆ ರಾಷ್ಟ್ರೀಯ ಪಲ್ಟಿ ಪೋಷಣೆಯೊಡನೆ ಲಸಿಕಾ ಅಭಿಯಾನಕ್ಕಾಗಿ ಅಗತ್ಯ ಸಿದ್ಧತೆ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಅನಂದ ಕೆ ಅವರು ಹೇಳಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಮುಖವಾಗಿ 5 ವರ್ಷದೊಳಗಿನ ಒಟ್ಟು 2,92,495 ಮಕ್ಕಳಿಗೆ ಪಲ್ಟಿ ಪೋಷಣೆಯೊಡನೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು. ಗ್ರಾಮೀಣ ಪ್ರದೇಶದ 2,21,996 ಮಕ್ಕಳು ಹಾಗೂ ನಗರ ಪ್ರದೇಶದ 70,499 ಮಕ್ಕಳು ಸೇರಿದ್ದಾರೆ. ಜಿಲ್ಲೆಯ ಒಟ್ಟು 4,78,283 ಮನೆಗಳಿಗೆ ಲಸಿಕಾ ಕಾರ್ಯಕ್ರಮ ಭೇಟಿ ನೀಡಲಿದ್ದು, ಲಸಿಕೆಯಿಂದ ಯಾವುದೇ

ಮಗು ವಂಚಿತವಾಗದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಈ ತಂಡಗಳ ಯಶಸ್ವಿ ಮೇಲ್ವಿಚಾರಣೆಗಾಗಿ 280 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದ್ದು, ಗರಿಷ್ಠ ಹೈ ರಿಸ್ಕ್ ಹೊಂದಿರುವ 1,010 ಹಾಗೂ 115 ವಲಸೆ ಪ್ರದೇಶಗಳ ಮೇಲೆಯೂ ಆರೋಗ್ಯ ಇಲಾಖೆ ವಿಶೇಷ ನಿಗಾ ವಹಿಸಬೇಕು ಎಂದರು. ತಾಲೂಕಾ ಟಿಎಚ್ಒ ಅವರು ಜವಾಬ್ದಾರಿ ತೆಗೆದುಕೊಂಡು ಅಭಿಯಾನ ಕಾರ್ಯಕ್ರಮಕ್ಕೆ ಯಶಸ್ವಿ ಕಾರ್ಯ ನಿರ್ವಹಿಸಬೇಕು. ಲಸಿಕಾ ದಿನ ಅಂಗನವಾಡಿ ಕೇಂದ್ರವನ್ನು ತೆರೆದಿಡಬೇಕು. ಅಂಗನವಾಡಿ ಹಾಗೂ ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು. ವೈದ್ಯಕೀಯ ಮಹಾವಿದ್ಯಾಲಯ ನಸಿಂಗ್ ತಂಡದೊಂದಿಗೆ ಕಾರ್ಯಕ್ರಮದ ಮೊಬಲೈಜೇಶನ್ ಮಾಡುವಂತೆಯೂ, ಲಸಿಕಾ ಕಾರ್ಯಕ್ರಮ ನಡೆಯುವ ದಿವಸ ಪ್ರಾಥಮಿಕ ಆರೋಗ್ಯ

ಜಿಲ್ಲೆಯಾದ್ಯಂತ ಒಟ್ಟು 1,486 ಲಸಿಕಾ ಕೇಂದ್ರಗಳ ಸ್ಥಾಪನೆ



ಲಸಿಕಾ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಬಸವನಬಾಗೇವಾಡಿ, ವಿಜಯಪುರ, ಇಂಡಿ, ಮುದ್ದೇಬಿಹಾಳ ಮತ್ತು ಸಿಂಗಿ ತಾಲೂಕಾ ವ್ಯಾಪ್ತಿಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 1,486 ಲಸಿಕಾ ಕೇಂದ್ರಗಳನ್ನು ಬೂತ್ ಗಳನ್ನು ಸ್ಥಾಪಿಸಲಾಗುತ್ತಿದ್ದು, ಇದರೊಂದಿಗೆ ಪ್ರಮುಖ ನಿಲ್ದಾಣ ಹಾಗೂ ಜಂಕ್ಷನ್ ಗಳಿಗಾಗಿ 41 ಟ್ರಾನ್ಸಿಟ್ ತಂಡಗಳು ಮತ್ತು ದೂರದ ಪ್ರದೇಶಗಳಿಗಾಗಿ 31 ಮೊಬೈಲ್ ತಂಡಗಳು ಸೇರಿದಂತೆ ಒಟ್ಟು 1,558 ತಂಡಗಳು ನಿಯೋಜಿಸಲಾಗುವುದು.

ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕಾ ಅಸ್ಪತ್ರೆಗಳಲ್ಲಿ ನಿರಂತರ ಮಿಡ್ಲಿಕ್ ಪ್ರಚಾರ ಸಾಮಗ್ರಿಯ ಪೋಸ್ಟರ್ ಗಳನ್ನು ಜಿಲ್ಲಾಧಿಕಾರಿ ಡಾ. ಅನಂದ ಕೆ. ಅವರು ಹೆಸ್ಟಾಂ ಅಧಿಕಾರಿಗಳಿಗೆ ಸೂಚಿಸಿದರು. ಈ ರಾಷ್ಟ್ರೀಯ ಪಲ್ಟಿ ಪೋಷಣೆಯ ಕಾರ್ಯಕ್ರಮದ ಕುರಿತು ಆಡಿಯೋ ಜಿಂಗಳನ್ನು ಸ್ವಚ್ಛತಾ ವಾಹನಗಳ ಮೂಲಕ ಪ್ರಚಾರಪಡಿಸಿ ಹಾಗೂ ಕರಪತ್ರ ಮುದ್ರಿಸಿ, ಗ್ರಾಮ ವಾರ್ಡ್‌ಗಳಲ್ಲಿ ಪ್ರಚಾರಪಡಿಸಬೇಕು ಎಂದು ಸಭೆಯಲ್ಲಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ಈ ಸಂದರ್ಭದಲ್ಲಿ ವಿಶೇಷ ಪ್ರಚಾರ ಸಾಮಗ್ರಿಯ ಪೋಸ್ಟರ್ ಗಳನ್ನು ಜಿಲ್ಲಾಧಿಕಾರಿ ಡಾ. ಅನಂದ ಕೆ. ಅವರು ಬಿಡುಗಡೆಗೊಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ ಗುಣಾರಿ, ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತೋಳಿ, ಡಾ.ಪರಸುರಾಮ ಹಿಟ್ಟಳ್ಳಿ, ಡಾ.ಎಲ್. ಎಚ್.ಬಿದರಿ, ಮುಕುಂದ ಗಲಗಲಿ ಸೇರಿದಂತೆ ಆರೋಗ್ಯ ಇಲಾಖೆಯ ತಾಲೂಕು ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ: ಸಂಸದ ಜಿಗಜಿಣಿ

■ ಉದಯರಶ್ಮಿ ದಿನಪತ್ರಿಕೆ

ಚಡಚಣೆ: ಭಾರತೀಯ ಜನತಾ ಪಕ್ಷದ ಚಡಚಣೆ ಮಂಡಲ ವತಿಯಿಂದ ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆಗಳು ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನ ಕುರಿತು ಮಹತ್ವದ ಸಭೆ ಶನಿವಾರ ಚಡಚಣೆ ಚೌಡೇಶ್ವರಿ ಮಂಗಲ ಕಾರ್ಯಾಲಯದಲ್ಲಿ ನಡೆಯಿತು. ಶ್ರೀ ಯೋಗಾನಂದ ಸ್ವಾಮಿಗಳಿಂದ ಸಸಿಗೆ ನೀರುಣಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಚಡಚಣೆ ಮಂಡಲ ಅಧ್ಯಕ್ಷ ಚಂದ್ರಕಾಂತ್ ಗೌಡ ಘಾಟೀಲ ವಹಿಸಿದ್ದರು. ಸಭೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದ ರಮೇಶ ಜಿಗಜಿಣಿ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಲ್ಲಿ ದೇಶದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು. ಬಡವರ ಕಲ್ಯಾಣ, ರೈತರ ಸಬಲೀಕರಣ, ಮಹಿಳಾ ಸಶಕ್ತೀಕರಣ, ಡಿಜಿಟಲ್ ಭಾರತ, ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಲಾಗಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಕುರಿತು ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು.



ಸಭೆಯಲ್ಲಿ ಹಲವು ಮುಖಂಡರು ಕಾರ್ಯಕ್ರಮದ ಕುರಿತು ಮಾತನಾಡಿದರು. ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಹಾಗೂ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಕಾರ್ಯಕ್ರಮದಲ್ಲಿ ನಾಗರಾಣಿ ವಿಧಾನಸಭಾ ಕ್ಷೇತ್ರದ ಮುಖಂಡ ಸಂಜಯ ಐಹೋಳಿ, ಉಮೇಶ್ ಕಾರಜೋಳಿ, ಮಹೇಂದ್ರಕುಮಾರ ನಾಯಕ್, ಚಡಚಣೆ ಪ.ಪಂ.ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ: ವಿಜಯಲಕ್ಷ್ಮಿ ಗಿರಗಾವಿ

■ ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದಿನ ಯಾಂತ್ರಿಕ ಮತ್ತು ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರಿಗೂ ಯೋಗ ಅತ್ಯಂತ ಅವಶ್ಯಕವಾಗಿದೆ. ಪ್ರತಿನಿತ್ಯ ಯೋಗಾಸನ ಮತ್ತು ಪ್ರಾಣಾಯಾಮ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಏಕಾಗ್ರತೆ ವೃದ್ಧಿಸುತ್ತದೆ ಮತ್ತು ಒತ್ತಡದಿಂದ ಮುಕ್ತಿ ಪಡೆಯಬಹುದು ಎಂದು ನಗರದ ವಿವಾ ಫಿಟ್ನೆಸ್ ಸೆಂಟರ್ ಮುಖ್ಯಸ್ಥೆ ವಿಜಯಲಕ್ಷ್ಮಿ ಗಿರಗಾವಿ ಹೇಳಿದರು. ನಗರದ ಸುಭಾಶ್ಚಂದ್ರ ಭೋಸ್ ವೃತ್ತದ ಬಳಿಯಿರುವ ತಮ್ಮ "ವಿವಾ ಫಿಟ್ನೆಸ್ ಕೇಂದ್ರ" ದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಮಹಿಳಾ ಶಿಬಿರಾರ್ಥಿಗಳಿಗೆ ಯೋಗ ತರಬೇತಿ ನೀಡಿ ಅವರು ಮಾತನಾಡಿದರು. ಯೋಗವು ಯಾವುದೇ ವಯಸ್ಸಿನವರಿಗೂ ಸೂಕ್ತವಾಗಿದೆ, ಇದು ನಮಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನೀಡುತ್ತದೆ. ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಅದನ್ನು ನಮ್ಮ ದೈನಂದಿನ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ ಎಂದು ವಿಜಯಲಕ್ಷ್ಮಿ ಅವರು ಸಲಹೆ ನೀಡಿದರು. 'ಉದಯರಶ್ಮಿ' ದಿನಪತ್ರಿಕೆ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಅವರು ಮಾತನಾಡಿ, ಭಾರತದ ಪ್ರಾಚೀನ ಸಂಸ್ಕೃತಿಯ ಕೊಡುಗೆಯಾಗಿರುವ ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಇದು ನಮ್ಮ ಮನಸ್ಸು, ದೇಹ ಮತ್ತು ಆತ್ಮದ ನಡುವೆ ಸಮತೋಲನವನ್ನು ಸಾಧಿಸುವ



ಅದ್ಭುತ ಮಾರ್ಗವಾಗಿದೆ. ನಮ್ಮ ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪ್ರೇರಣೆಯಿಂದಾಗಿ ಇಂದು ಯೋಗವು ಇಡೀ ವಿಶ್ವಕ್ಕೆ ಪಸರಿಸಿದೆ. "ಆರೋಗ್ಯವೇ ಭಾಗ್ಯ" ಎಂಬ ಮಾತಿನಂತೆ, ನಿತ್ಯ ಯೋಗಾಭ್ಯಾಸದ ಮೂಲಕ ಸದೃಢ ಸಮಾಜವನ್ನು ನಿರ್ಮಿಸೋಣ ಎಂದು ಕರೆ ನೀಡಿದರು. ಸಿದ್ಧಿಸಿರಿ ಬ್ಯಾಂಕಿನ ಅಧಿಕಾರಿ ಶ್ರೀಮತಿ ಮೋನಾ ಬಿರಾದಾರ ಅವರು ಮಾತನಾಡಿ, ಮಾನವನ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯ ಸಾಧಿಸಲು ಯೋಗವು ಅತ್ಯಂತ ಉಪಯುಕ್ತವಾಗಿದೆ. ನಾವೆಲ್ಲರೂ ಪ್ರತಿದಿನ ಯೋಗ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳೋಣ ಎಂದು ಹೇಳಿದರು. ಉಪನ್ಯಾಸಕಿ ಅನುಪಮಾ ಬಿರಾದಾರ, ಪ್ರಗತಿ, ಪೂರ್ಣಿಮಾ, ನಫೀಸಾ ಸೇರಿದಂತೆ ಹಲವು ಮಹಿಳೆಯರಿದ್ದರು.

ಅಷ್ಟನೆಂದರೆ ಅಲದ ಮರ

■ ಉದಯರಶ್ಮಿ ದಿನಪತ್ರಿಕೆ

ನಾನು ನೋಡಿದ ಮೊದಲ ವೀರ, ಬಾಳು ಕಲಿಸಿದ ಸಲಹೆಗಾರ, ಬೆರಳು ಮೂಡಿಸೋ ಜಾಮುಗಾರ ಅಪ್ಪ. ಹಗಲು-ಬೆವರಿನ ಕೂಲಿಕಾರ, ರಾತ್ರಿ ಮನೆಯಲ್ಲಿ ಚೌಕಿದಾರ ಅಪ್ಪ. ಎಂಬ ಅಪ್ಪನ ಕುರಿತ ಈ ಚಲನಚಿತ್ರದ ಹಾಡು ತಂದೆಯ ಪಾತ್ರವನ್ನು ವರ್ಣಿಸುವ ಸಾಲುಗಳನ್ನು ಕುಟುಂಬದ ಎಲ್ಲ ಸದಸ್ಯರ ಇಷ್ಟ-ಕಷ್ಟಗಳ ಪೂರೈಸುವಲ್ಲಿಯೇ ತನ್ನೆಲ್ಲ ಜೀವವನ್ನು ಶ್ರೀಗಂಧದಂತೆ ತೆದು ಎಲ್ಲರ ಸಂತಸಕ್ಕಾಗಿ ದುಡಿಯುವ ದೈವವೇ ಅಪ್ಪ. ಇತರರ ಸುಖದಲ್ಲಿ ತನ್ನ ಸುಖವನ್ನು ಕಂಡು ಎಲ್ಲ ನೋವನ್ನು ತನ್ನ ಒಡಲೊಳಗೆ ಬಚ್ಚಿಟ್ಟು ಪಾಲನೆ-ಪೋಷಣೆ ಮಾಡಿ, ಬೆಳೆಸಿ, ಶಿಕ್ಷಣ ನೀಡಿ, ಬದುಕುಗೊಂದು ದಾರಿ ತೋರಿದ ಅಪ್ಪ-ಅಮ್ಮರ ನೋವು ಇಂದು ನಾವು ಬೆಳೆದು ದೊಡ್ಡವರಾದ ಮೇಲೆ ನಮಗಾಕೆ ಅರ್ಥವಾಗುತ್ತಾಲ್ಲ? ಎಂಬುದನ್ನು ನಾವೆಲ್ಲರೂ ಅತ್ಯಾವಲೋಕನ ಮಾಡಿಕೊಳ್ಳಬೇಕು. ಕೆಲವು ಸಂದರ್ಭಗಳಲ್ಲಿ ನಾವು ತಪ್ಪು ಮಾಡಿದಾಗ ಗದರಿಸಿರಬಹುದು. ಆದರೆ ತನ್ನ ಮಗ ಅಥವಾ ಮಗಳು ಜೀವನದಲ್ಲಿ ಶಿಸ್ತು, ಉತ್ತಮ ಶಿಕ್ಷಣ ಜೊತೆಗೆ ಸದಾಚಾರ, ಸನ್ನಿಹಿತ ಮತ್ತು ಮೌಲ್ಯಗಳ ಧಾರಣೆಯೊಂದಿಗೆ ಸನ್ಮಾರ್ಗದತ್ತ ಸಾಗಲೆಂಬುದೇ ಅವರ ಪರಮ ಧ್ಯೇಯ.

ಜೀವನದ ಸೂಪರ್ ಹೀರೋ ಅಪ್ಪನ ಪ್ರೀತಿ ಅಗಸರಷ್ಟು ಅಗಲ ಶ್ರೇಷ್ಠ ತತ್ವಜ್ಞಾನಿ ಡಾನ್ ಬ್ರೌನ್ ಅವರು, "ಈ ಜಗತ್ತಿನಲ್ಲಿ ತಂದೆಗೆ ಸರಿಸಾಟಿ ಯಾರೂ ಇಲ್ಲ. ಅದಕ್ಕಾಗಿ ನಮ್ಮ ಜೀವ ನೀಡಿದ, ಬದುಕುಗೊಂದು ಅಶ್ರಯ ಕಲ್ಪಿಸಿದ ಅಪ್ಪನಿಗೆ ಗೌರವ ನೀಡುವ ಮತ್ತು ವ್ಯಧ್ಯಾಪ್ತದಲ್ಲಿ ರಕ್ಷಿಸುವ, ಉಪಚರಿಸುವ ಮತ್ತು ಗೌರವ ಭಾವದಿಂದ ಕಾಣುವ ಮನೋಭಾವ ನಮ್ಮದಾಗಬೇಕು. ಅಂದಾಗ ಇಲ್ಲದ ಹೋದಲ್ಲಿ ತಂದೆ-ತಾಯಿ ಬಿಟ್ಟು ನೂರೊಂದು ದೇವರ ಅನುಗ್ರಹ ಪಡೆದರೂ ಏನೂ ಪ್ರಯೋಜನವಿಲ್ಲ" ಎಂದು ಹೇಳಿದ್ದಾರೆ. ನಮ್ಮನ್ನು ಶಿಕ್ಷಣವಂತರನ್ನಾಗಿಸಲು ತಮ್ಮ ಜೀವನವನ್ನೇ ತ್ಯಾಗ ಮಾಡಿದ ಜೀವಿ. ತಾನು ಒಂದು ಹರಿದ ಬಟ್ಟೆ ಉಟ್ಟರೆ ತೊಂದರೆಯಿಲ್ಲ, ನನ್ನ ಮಕ್ಕಳಿಗೆ ಏನೂ ತೊಂದರೆಯಾಗಬಾರದೆಂಬ ನಿರಾಧರ್ಮ ಗುಣದ ನೈಜ ದೇವರು ಅಪ್ಪ ಎಂದರೆ ಅತಿಶಯೋಕ್ತಿಯಾಗಲಾರದು. ಅವರು ಕುಟುಂಬ ಏಳಿಗೆ ಸರ್ವಸ್ವವನ್ನೇ ತ್ಯಾಗ ಮಾಡಿದ್ದನ್ನು ಯಾವುದರಿಂದಲೂ ಬೆಲೆ ಕಟ್ಟಲಾಗಲ್ಲ. ಇಂತಹ ಅದ್ಭುತ ವ್ಯಕ್ತಿತ್ವದ ದೈವತಾರೆಯಾದ ಅಪ್ಪನನ್ನು ಗೌರವಿಸುವ ದಿನವೇ ವಿಶ್ವ ಅಪ್ಪಂದಿರ ದಿನವಾಗಿದೆ.



ದಿನವಾಗಿದೆ. ಸಂಸಾರದಲ್ಲಿ ಅದೇಷ್ಟೋ ಸಂಕಷ್ಟ-ನೋವುಗಳಿದ್ದರೂ ಮನದಲ್ಲಿ ಬಚ್ಚಿಟ್ಟು ನಮ್ಮ ಮುಂದೆ ಸದಾ ಹಸನ್ಮುಖಿಯಾಗಿ ನಮ್ಮೆಲ್ಲರ ಋಷಿಯಲ್ಲೇ ಕಾಲ ಕಳೆಯುವ ಶ್ರೇಷ್ಠ ತ್ಯಾಗಮಯಿ ನನ್ನಪ್ಪ. ಮಕ್ಕಳು, ಮಡದಿ ಮತ್ತು ಕುಟುಂಬದ ಬೇಡಿಕೆ ಈಡೇರಿಸುವಲ್ಲಿ ಹಗಲಿರುಳು ಕಷ್ಟಪಟ್ಟು ಹೇಗಾದರೂ ಇನ್ನೊಬ್ಬರ ಋಷಿಯಲ್ಲಿ ತನ್ನ ಋಷಿಯನ್ನು ಕಾಣುವ ನನ್ನ ತಂದೆ.

ಅಪ್ಪನೆಂದರೆ ಅಲದ ಮರವಿದ್ದಂತೆ

ಅಪ್ಪನ ಪ್ರೀತಿ, ತ್ಯಾಗ ಮತ್ತು ಔದಾರ್ಯ ಗುಣಗಳನ್ನು ಬಣ್ಣಿಸುವ ಪದಗಳು ಯಾವುದೇ ದಿಕ್ಕಿನಲ್ಲಿಯೂ ಸಿಗಲಾರದು. ತಂದೆಗೆ ತಂದೆಯೇ ಸಾಟಿ. ನಮಗೆ ತಂದೆಯೇ ಆದರ್ಶವಾಗಬೇಕು. ಕೆಲವು ಸಲ ಅಪ್ಪ ನಮಗೆ ಸ್ನೇಹಿತ, ಸಲಹೆಗಾರ, ಮಾರ್ಗದರ್ಶಕನಾಗಿ ನಾವು ಮಾಡುವ ಸಾಧನೆಗೆ ಸದಾ ನೈತಿಕ ಬೆಂಬಲ ನೀಡುತ್ತಾ ಸ್ಪೂರ್ತಿಯಾಗುತ್ತಾರೆ. ನಾವು ಸ್ನಾತಕೋತ್ತರ ಪದವಿ ಪಡೆಯುವ ಸಂದರ್ಭದಲ್ಲಿ ಊರಿಗೆ ಬಂದಾಗ ಬಸ್ ನಿಲ್ದಾಣದಲ್ಲಿ ರಾತ್ರಿ 1 ಗಂಟೆಗೆ ಕಾಯುತ್ತಿದ್ದ ನನ್ನಪ್ಪ. ಜೀವನದಲ್ಲಿ ಸಂಸ್ಕೃತಿ-ಸಂಸ್ಕಾರ ಮತ್ತು ಜೀವನ ಮೌಲ್ಯಗಳ ಅಳವಡಿಕೆಗೆ ಸ್ಪೂರ್ತಿ. ಬದುಕು ಕಟ್ಟಿಕೊಳ್ಳಲು, ಕಷ್ಟದಲ್ಲೂ ಗೆಲುವಾಗಿ ಹಂಬಲಿಸಿದ ನಡೆ ಕಲಿಸಿದವರು ನನ್ನಪ್ಪ. ಇಂದು ನಾನು ಪ್ರಾಧ್ಯಾಪಕನಾಗಲು ಪ್ರೇರಣೆ ನೀಡಿ, ಸದಾ ಮಕ್ಕಳಿಗೆ ಜ್ಞಾನಧಾರ ಎರಡು ವೃತ್ತಿ ನಿಷ್ಠೆ, ಬದ್ಧತೆ ಮತ್ತು ಕಾಯಕ ನಿಷ್ಠೆಯ

ಇಂದು (ಜೂನ್ 21, ರವಿವಾರ) ಮೂರನೇಯ ಭಾನುವಾರ "ವಿಶ್ವ ಅಪ್ಪಂದಿರ ದಿನ"ದ ಪ್ರಯುಕ್ತ ಈ ವಿಶೇಷ ಲೇಖನ

ಪಾಠ ಬೋಧಿಸಿದ ದೈವ ಸ್ವರೂಪ ನನ್ನ ತಂದೆ. ಅಪ್ಪ ನಿವಿಂಧಾನ ನಮ್ಮ ಜೊತೆಯಲ್ಲ ಅಂದರೂ ನೀವು ಹಾಕಿಕೊಟ್ಟ ಮಾರ್ಗ ನಮಗಲ್ಲ ಭವಿಷ್ಯದ ದಿಕ್ಕುಚ್ಚಿಯಾಗಿವೆ.

ತಂದೆಗೆ ಭೌತಿಕ ವಸ್ತುಗಳ ಉಡುಗೊರೆ ಬೇಡ ಗೌರವ ಸಮರ್ಪಣೆ ಭಾವ ಮೂಡಲಿ

ವಿಶೇಷವಾಗಿ ಅಪ್ಪಂದಿರ ದಿನವನ್ನು ಜೂನ್ ತಿಂಗಳ ಮೂರನೇಯ (ಜೂನ್-21) ರಂದು ಭಾನುವಾರ ಆಚರಿಸಲಾಗುತ್ತಿದೆ. ಪ್ರೀತಿ, ತ್ಯಾಗ, ಮಮತೆ, ಮಾರ್ಗದರ್ಶನವನ್ನು ಸ್ಮರಿಸುವ ಮಹೋನ್ನತ ಉದ್ದೇಶದಿಂದ ವಿಶ್ವ ಅಪ್ಪಂದಿರ ದಿನವನ್ನು ಅವರ ಮಾಡಿದ ಅವಿಸ್ಮರಣೀಯ ಸೇವೆ ಮತ್ತು ತ್ಯಾಗದ ಪ್ರತೀಕ ಅವರಿಗೆ ನೀಡುವ ಗೌರವವಾಗಿದೆ. ಇಡೀ ಬದುಕಿನಲ್ಲಿ ತಂದೆ-ತಾಯಿಯರ ಪಾತ್ರವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ. ಈ ಕಾಲದಲ್ಲಿ ಅಪ್ಪಂದಿರ ದಿನದಂದು ಮಕ್ಕಳು ಕೇವಲ ಅವರಿಗೆ ಭೌತಿಕ ವಸ್ತುಗಳ ರೂಪದಲ್ಲಿ ಉಡುಗೊರೆಯನ್ನು ನೀಡಲಿ ಸಾಲದು. ಅವರ ತ್ಯಾಗ ಮತ್ತು ಪರಿಶ್ರಮಕ್ಕೆ ಗೌರವ ನೀಡುತ್ತಾ, ಅವರು ಕಂಡ ಕನಸನ್ನು ನೆನಪಿಸಲು ಮತ್ತು ವ್ಯಧ್ಯಾಪ್ಯ ಕಾಲದಲ್ಲಿ ಗೌರವ ಭಾವದಿಂದ ಕಾಣುವ, ರಕ್ಷಿಸುವ, ಉಪಚರಿಸುವ ಮನೋಭಾವವನ್ನು



ಬೆಳೆಸಿಕೊಳ್ಳಬೇಕು. ಅದುವೇ ನಾವು ನಿಜವಾದ ಉಡುಗೊರೆ. ಭಾರತೀಯ ಸಂಸ್ಕೃತಿ ವಸುದೈವ ಕುಟುಂಬ ಎಂಬ ಪರಂಪರೆ ನಮ್ಮದು. ಎಲ್ಲರೂ ಒಟ್ಟಿಗೆ ಬದುಕಿ ಬಾಳುವ ಮತ್ತು ಪರಸ್ಪರ ಸ್ನೇಹ-ಪ್ರೀತಿ, ಬಾಂಧವ್ಯ, ಮಮತೆ, ಅನುಬಂಧ-ಭಾವಾನುಬಂಧ ಮತ್ತು



ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಆ ನಮ್ಮ ತಂದೆ-ತಾಯಿಯರನ್ನು ದೈವರೆಂದು ಕಾಣುವ ಮನೋಧೋರಣೆ ನಮ್ಮದಾಗಬೇಕು.

ಅಪ್ಪ ನೀವು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ನಿಮ್ಮ ನೆರಳು ಸದಾ ನಮ್ಮೊಂದಿಗೆ ಇರಲಿ

ತಾಯಿ ಪ್ರೀತಿಯ ಸಮುದ್ರವಾದರೆ, ತಂದೆಯು ನಮ್ಮ ಜೀವನದ ಭರವಸೆಯ ಆಕಾಶ. ಮಕ್ಕಳ ಆಸೆಗಳನ್ನು ಪೂರೈಸಲು ತನ್ನ ಇಷ್ಟಗಳನ್ನು ಬಲಿ ಕೊಡುವ ಏಕೈಕ ಜೀವಿ ಎಂದರೆ ಅವರೇ ಅಪ್ಪ. ಬೈಗುಳದಲ್ಲಿ ಭವಿಷ್ಯಕ್ಕೆ ಅಶಿರ್ವಾದ ಮತ್ತು ಬದುಕುಗೊಂದು ದಾರಿದೀಪವಿದೆ. ಮೌನದಲ್ಲಿ ಜೀವನದ ಪಾಠ ಇರುತ್ತದೆ ಎಂಬುದನ್ನು ನಾವೆಲ್ಲರೂ ಮನಗಾಣಬೇಕು. ಅಪ್ಪ ಎಂದರೆ ಕೇವಲ ಒಂದು ಪದವಲ್ಲ. ಅದು ಧೈರ್ಯ, ಶಕ್ತಿ ಮತ್ತು ರಕ್ಷಣೆಯ ಸಂಕೇತವೆಂದು ಹೇಳಬಹುದು. ಇಂದು ನಾವು ನಮ್ಮ ತಂದೆ-ತಾಯಿಯರನ್ನು ನೋಡಿಕೊಳ್ಳುವ ಸಂಸ್ಕೃತಿ ಅದು ನಮ್ಮ ಮಕ್ಕಳಿಗೆ ಮುಂದೆ ಹೇಗೆ ನಮ್ಮನ್ನು ಗೌರವಿಸುವಂತೆ ಸೂಚಿಸುವ ಸಂಕೇತ. ಅದಕ್ಕಾಗಿ ಈ ನಮ್ಮ ಬದುಕಿಗೆ ಜೀವ ನೀಡಿ, ನಮಗೆ ಅಸ್ತಿ ಮಾಡದೇ ನಮಗೆ ಉತ್ಕೃಷ್ಟ ಮಟ್ಟದ ಶಿಕ್ಷಣ ನೀಡಿ, ಬಾಳಿಗೆ ಬೆಳಕಾಗಿ ನಮ್ಮನ್ನೇ ಅಸ್ತಿ ಮಾಡಿದ ಶ್ರೇಷ್ಠ ಜೀವಿ ನನ್ನಪ್ಪ. ಅಪ್ಪ ನೀವು ನಮ್ಮೊಂದಿಗೆ ಭೌತಿಕವಾಗಿ ಇಲ್ಲದೇ ಹೋದರೂ ನಿಮ್ಮ ಕೃಪೆ, ಅನುಗ್ರಹ, ಮಾರ್ಗದರ್ಶನ, ತೋರಿದ ದಾರಿ ಮತ್ತು ನೆರಳು ಸದಾ ನಮ್ಮೊಂದಿಗೆ ಇರುತ್ತದೆ. ನಿಮ್ಮ ನಡೆ-ನುಡಿ ನಮ್ಮ ಪಾಲಿಗೆ ದಾರಿದೀಪವಾಗಲಿ. ಅದುವೇ ನಮ್ಮ ಬಾಳಿಗೆ ಹೊಂಗಿರಣ ಎಂದು ಹೇಳುತ್ತಾ ಈ ವಿಶ್ವ ಅಪ್ಪಂದಿರ ದಿನದ ಶುಭಾಶಯಗಳನ್ನು ತಿಳಿಸುತ್ತಾ ನನ್ನಪ್ಪನ್ನು ಒಂದು ಸಾರಿ ಮನದಲ್ಲಿ ನೆನದ ಭಾವ ತುಂಬಿ ಬರುತ್ತದೆ.

ಲೇಖನ

■ ಮಲ್ಲಪ್ಪ ಸಿ. ಖೊಡ್ರಾಪೂರ (ತೀರ್ಥಹಂಬಲ) ವಿಜಯಪುರ



ಒತ್ತಡ ನಿವಾರಣೆ, ಸಂಬಂಧ ವೃದ್ಧಿಗೆ ವನ ವಿಹಾರ ಪೂರಕ

ಕಲಬುರಗಿ : ನಿತ್ಯದ ಜಂಜಾಟ ಮತ್ತು ಒತ್ತಡದ ಜೀವನದಿಂದ ದೂರಾಗಿ, ಪ್ರಕೃತಿಯ ಮಡಿಲಲ್ಲಿ ಸಮಯ ಕಳೆಯುವುದರಿಂದ ಮನಸ್ಸು ಶಾಂತವಾಗುತ್ತದೆ. ದಣಿದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ. ಕುಟುಂಬದವರು ಅಥವಾ ಸ್ನೇಹಿತರ ಜೊತೆಗೆ ಪಿಕ್ನಿಕ್ ಹೋದಾಗ, ಒಟ್ಟಿಗೆ ಊಟ ಮಾಡುವುದು, ಅಟವಾಡುವುದು ಮತ್ತು ಹರಟೆಯ ಹೊಡೆಯುವುದರಿಂದ ಪರಸ್ಪರ ಬಾಂಧವ್ಯ ಗಟ್ಟಿಯಾಗುತ್ತದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು. ನಗರದ ಖಾದಿ ಚೌಕದಲ್ಲಿನ 'ಸರ್ಕಸ್ ಕಂಪ್ಲೆಕ್ಸ್-ರ್' ತರಬೇತಿ ಕೇಂದ್ರದಲ್ಲಿ 'ಬಸವೇಶ್ವರ ಸಮಾಜ ಸೇವಾ ಬಳಗದ' ವತಿಯಿಂದ ಜರುಗಿದ 'ಅಂತಾರಾಷ್ಟ್ರೀಯ ವನವಿಹಾರ ದಿನಾಚರಣೆ'ಯಲ್ಲಿ ಅವರು ಮಾತನಾಡುತ್ತಿದ್ದರು. ವನ ವಿಹಾರವು

ಗಿಡ-ಮರಗಳು, ಹಕ್ಕಿಗಳ ಚಿಲಿಪಿಲಿ ನಾದ ಮತ್ತು ನೈಸರ್ಗಿಕ ಸೌಂದರ್ಯವನ್ನು ಅನುಭವಿಸುವುದರಿಂದ ಪ್ರಕೃತಿಯ ಮಹತ್ವ ತಿಳಿಯುತ್ತದೆ. ಪಿಕ್ನಿಕ್ನಲ್ಲಿ ಅಡುವ ಅಟಗಳು ಮತ್ತು ಮಾಡುವ ಮೋಜು-ಮೆಸ್ ಮೈ-ಮನಸ್ಸಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಇದರಿಂದ ಮುಂದಿನ ಕೆಲಸಗಳಲ್ಲಿ ಮತ್ತಷ್ಟು ಉತ್ಸಾಹದಿಂದ ತೊಡಗಿಕೊಳ್ಳಬಹುದು. ಮಕ್ಕಳಿಗೆ ಪಿಕ್ನಿಕ್‌ಗಳು ಕೇವಲ ಮನೋರಂಜನೆಯಷ್ಟೇ ಅಲ್ಲದೆ, ಪ್ರಪಂಚದ ಅರಿವನ್ನು ಮೂಡಿಸುತ್ತವೆ ಮತ್ತು ಅವರ ಸೃಜನಶೀಲತೆಯನ್ನು ಹೆಚ್ಚಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಅಸ್ತಾಂ ಶೇಖರ್, ಶಿವಯೋಗೇಶ್ವರಿ ಎಸ್. ಬಿರಾದಾರ, ಪೂಜಾ ಹೂಗಾರ, ಕಾವೇಲಿ ಹೌದ, ಮುಸ್ತಾಫಾ ಶೇಖರ್, ರುಕ್ಮಿಣಿ ಪಟೀಲ್ ಹಾಗೂ ವಿದ್ಯಾರ್ಥಿಗಳು ಇದ್ದರು.



ಪ್ರತಿಯೊಬ್ಬರಲ್ಲಿ ಜಾನಪದ ಸಂಸ್ಕೃತಿ ಮೈಗೂಡಲಿ

ಕಲಬುರಗಿ: ಜಾನಪದ ಸಂಸ್ಕೃತಿಯ ಅನುಭಾವದಿಂದ ಕೂಡಿದ್ದಾಗಿದ್ದು, ಅದು ದೇಶದ ಜನರ ಜೀವನ ಪದ್ಧತಿ, ಸಂಸ್ಕಾರ, ಆಚಾರ-ವಿಚಾರ, ಬದುಕುವ ಕಲೆ ಸೇರಿದಂತೆ ಅನೇಕ ಅಂಶಗಳನ್ನು ಒಳಗೊಂಡಿದೆ. ಮಗು ಜನಿಸಿದ ನಂತರ ತೊಟ್ಟಲು ಆಚರಣೆಯೊಂದಿಗೆ ಅರಂಭವಾಗಿ ಅನೇಕ ಪದ್ಧತಿಗಳು, ಆಚರಣೆಗಳನ್ನು ಮಾಡಲಾಗುತ್ತದೆ. ಪ್ರಾಥಮಾತ್ಮ ಸಂಸ್ಕೃತಿಗೆ ಮಾರುಹೋಗದೆ, ನಮ್ಮ ದೇಶದ ಮೂಲ ಸಂಸ್ಕೃತಿಯಾದ ಜಾನಪದವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಖ್ಯಾತ ಪ್ರವಚನಕಾರ, ಜಾನಪದ ಕಲಾವಿದ ಸಂಗಮೇಶ್ ಶಾಸ್ತ್ರಿ ಮಾತಾಳಿ ಹೇಳಿದರು. ನಗರದ ಖೊಡ್ರಾಪೂರದಲ್ಲಿನ ಲಾಹೋಟಿ ಅಪಾರ್ಟ್‌ಮೆಂಟ್‌ನಲ್ಲಿ 'ಬಸವೇಶ್ವರ ಸಮಾಜ ಸೇವಾ ಬಳಗದ' ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ 'ಜಾನಪದ ರ್ಯೂಂಕಾರ ಕಾರ್ಯಕ್ರಮ'ದಲ್ಲಿ ಮಗುವಿಗೆ ತೊಟ್ಟಲಲ್ಲಿ ಹಾಕಿ, ತೂಗುವು ಮೂಲಕ ಅವರು

ಮಾತನಾಡುತ್ತಿದ್ದರು.ಸಮಾಜ ಸೇವಕ, ನ್ಯಾಯವಾದಿ ಹಣಮಂತರಾಯ ಅಟ್ಟೂರ್ ಮಾತನಾಡಿ, ವಿದೇಶಿ ಸಂಸ್ಕೃತಿ ನಮಗೆ ಮಾರಕವಾಗಿದೆ. ಜಾನಪದ ಸಂಸ್ಕೃತಿಯಲ್ಲಿ ಒಳ್ಳೆಯ ಸಂಬಂಧ, ಗೌರವಗಳಿಗೆ ಆದ-ನೀಡಲಾಗುತ್ತದೆ. ಗ್ರಾಮೀಣ ಸೊಗಡನ್ನು ಬಿಂಬಿಸುವ ಹಬ್ಬಗಳು, ಆಚರಣೆಗಳಿಗೆ ನಿರಂತರವಾಗಿ ಜರುಗಬೇಕು. ಈ ನಿಟ್ಟಿನಲ್ಲಿ ಬಸವೇಶ್ವರ ಬಳಗವು ಇಂತಹ ಅಪರೂಪದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಾನಪದ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಗೌರವ ಸಲಹೆಗಾರ ಶಿವಯೋಗೇಶ್ವರಿ ಎಸ್.ಬಿರಾದಾರ, ಹಿರಿಯ ಜಾನಪದ ಕಲಾವಿದ ರಾಜು ಹೆಚ್ಚಾಳ, ಪ್ರಮುಖರಾದ ಭಾಗ್ಯಶ್ರೀ, ರಕ್ಷಿತಾ, ದಿಲೀಪ್, ರಾಮ್, ಮಹೇಶ್, ಸೋಮಶೇಖರ ಡಿಗ್ಗಿ, ಬಸವರಾಜ ಹುಮಾಳ್, ಮಹೇಶ್ ತೆಲಾಕುಣಿ, ಮಲ್ಲಾಂ ಪೂಜಾರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಕರ್ನಾಟಕ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಿಂದಭಾರತೀಯ ಸಾಹಿತ್ಯ ಶ್ರೀಮಂತ:ಪ್ರೊ. ಬಟ್ಟು ಸತ್ಯನಾರಾಯಣ

ಕಲಬುರಗಿ: ಕರ್ನಾಟಕ ರಾಜ್ಯದ ಎಂಟು ಜ್ಞಾನಪೀಠ

ಪ್ರಶಸ್ತಿ ಪುರಸ್ಕೃತ ಮಹಾನ್ ಸಾಧಕರು ತಮ್ಮ ಕನ್ನಡ ಸಾಹಿತ್ಯವನ್ನು ಮಾತೃಭೂಮಿಯೇ ಇಡೀ ಭಾರತೀಯ ಸಾಹಿತ್ಯವನ್ನೂ ಕೂಡ ಸಮೃದ್ಧಗೊಳಿಸಿ, ಇಂದಿನ ಆಧುನಿಕ ಜಾಗತಿಕ ಮಟ್ಟದಲ್ಲಿಯೂ ಸಹ ಕರ್ನಾಟಕಕ್ಕೆ ಹಾಗೂ ಕನ್ನಡ ಭಾಷೆಗೆ ಗೌರವ ತಂದಿದ್ದಾರೆ ಎಂದು ಪ್ರೊ. ಬಟ್ಟು ಸತ್ಯನಾರಾಯಣ ಅವರು ಅಭಿಪ್ರಾಯಪಟ್ಟರು.ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಭಾಗ ಹಾಗೂ ನವದೆಹಲಿಯ ಸಾಹಿತ್ಯ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ನಡೆದ ಕರ್ನಾಟಕ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಇಡೀ ಭಾರತೀಯ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆಗಳು ಕುರಿತು ವಿಷಯದ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಭಾಷೆಯು ಸಮಾಜ ರೂಪುಗೊಳಿಸುವಿಕೆಯಲ್ಲಿ ಹಾಗೂ ರಾಷ್ಟ್ರ ನಿರ್ಮಾಣದ ಅಭಿವೃದ್ಧಿಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಭಾಷೆಯಲ್ಲದೆ ಜ್ಞಾನ ವಿನಿಮಯ, ಸಂವಹನ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಆದ್ದರಿಂದ ಭಾಷೆ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿದೆ.ಸೃಷ್ಟಿಯ ಭಾಷೆಯ ಮೇಲಿನ ಪಾಂಡಿತ್ಯವು ಸಾಂಸ್ಕೃತಿಕ ಆಸ್ತಿಯನ್ನು ಗಟ್ಟಿಗೊಳಿಸುವುದರ ಜೊತೆಗೆ ಜಾಗತಿಕ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದಿಂದ ಮುನ್ನಡೆಯಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು. ವಿಶ್ವದ ಅನೇಕ ರಾಷ್ಟ್ರಗಳು ಮಕ್ಕಳಿಗೆ ಮೊದಲ ತಮ್ಮ ಮಾತೃ ಭಾಷೆಯಲ್ಲಿ ಶಿಕ್ಷಣ ನೀಡಿ ನಂತರ ಇತರ ಭಾಷೆಗಳನ್ನು ಕಲಿಸುವ ನೀತಿಯನ್ನು ಅನುಸರಿಸುತ್ತಿವೆ ಹೇಳಿದರು.

ಮುಖ್ಯ ಭಾಷಣವನ್ನು ಸಾಹಿತ್ಯ ಅಕಾಡೆಮಿಯ, ಕನ್ನಡ ಸಲಹಾ ಮಂಡಳಿಯ ಸಂಚಾಲಕ ಪ್ರೊ. ಬಸವರಾಜ ಕಲ್ಲುಡಿ ಅವರು ಮಾಡಿ,ಕರ್ನಾಟಕದ ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಅರ್ಪಣೆ ಸಾಹಿತ್ಯ ಸಾಧನೆ, ಅವರ ಕೃತಿಗಳಲ್ಲಿರುವ ತಾತ್ವಿಕ ಚಿಂತನೆ, ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಭಾರತೀಯ ಸಾಹಿತ್ಯಕ್ಕೆ ನೀಡಿದ ಅವರ ಅಮೂಲ್ಯ



ಕೊಡುಗೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂತೋಷಕರ ಅರಿತುಕೊಳ್ಳಲು ಈ ವಿಚಾರ ಸಂಕಿರಣ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ಇಂತಹ ವಿಚಾರಗೋಷ್ಠಿಗಳು ಯುವಜನರಲ್ಲಿ ಕನ್ನಡ ಸಾಹಿತ್ಯದ ಪರಂಪರೆ ಮತ್ತು ಅದರ ರಾಷ್ಟ್ರೀಯ ಮಹತ್ವದ ಬಗ್ಗೆ ಅರಿವು ಮೂಡಿಸುತ್ತದೆ ಎಂದು ಹೇಳಿದರು. ಸ್ವಾಗತ ಭಾಷಣವನ್ನು ಸಾಹಿತ್ಯ ಅಕಾಡೆಮಿಯ ಪ್ರಾದೇಶಿಕ ಕಾರ್ಯದರ್ಶಿ ಷಣ್ಮುಖಾನಂದ ಅವರು ಮಾಡಿದರು. ಪ್ರಾಸ್ತಾವಿಕವಾಗಿ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಮಂಡಳಿ ಸದಸ್ಯ ವಿಜಯಕುಮಾರ ಕಟ್ಟಿಹಳ್ಳಿಮಠ ಅವರು ಹಾಗೂ ಅಧ್ಯಕ್ಷೀಯ ಭಾಷಣವನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ. ಬಸವರಾಜ ದೋಣೂರ ಅವರು ಮಾಡಿದರು.ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಗಳಾಗಿ ಸಿಯುಕೆ ಮಾನವಿಕ ಮತ್ತು ಭಾಷಾ ವಿಭಾಗದ ಡೀನ್ ಪ್ರೊ. ವಿಕ್ರಮ್ ವಿಶಾಜಿ ಹಾಗೂ ಸಾಹಿತ್ಯ ಅಕಾಡೆಮಿಯ ಸಾಮಾನ್ಯ ಮಂಡಳಿ ಸದಸ್ಯರಾದ ಡಾ. ಮನು ಬಳಿಗಾರ್ ಉಪಸ್ಥಿತರಿದ್ದರು. ಈ ವಿಚಾರಗೋಷ್ಠಿ ಸಂದರ್ಭದಲ್ಲಿ ಕರ್ನಾಟಕದ

ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಭಾರತೀಯ ಸಾಹಿತ್ಯಕ್ಕೆ ನೀಡಿದ ಅವರ ಕೊಡುಗೆಗಳ ಕುರಿತು ಮೂರು ಶೈಕ್ಷಣಿಕ ಅವಧಿಗಳು ನಡೆದವು.ಮೊದಲನೇ ಅವಧಿಯಲ್ಲಿ ರಾಷ್ಟ್ರಕವಿ ಕುವೆಂಪು ಕುರಿತು ಡಾ. ಪ್ರಕಾಶ ಬಾಳಿಕಾಯಿ ಅವರು, ದ.ರಾ.ಬೇಂದ್ರೆ ಕುರಿತು ಡಾ. ನಾಗರತ್ನ ಪರಾಂಜಿ ಅವರು ಮತ್ತು ಡಾ. ಕೆ. ಶಿವರಾಮ ಕಾರಂತ ಅವರ ಕುರಿತು ಡಾ. ತಾರಕೇಶ್ವರ ಎಂ. ಬೋರಟ್ಟಿ ಅವರು ಸಾಹಿತ್ಯ ಸಾಧನೆ ಕುರಿತು ಪ್ರಬಂಧ ಮಂಡಿಸಿದರು.ಎರಡನೇ ಅವಧಿಯಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಕುರಿತು ಡಾ. ಮಹೇಂದ್ರ ಎಂ. ಅವರು, ವಿ. ಕೃ. ಗೋಕಾಕ್ ಕುರಿತು ಡಾ. ಅರವಿಂದ ಕುಮಾರ್ ಎಂ. ಅವರು ಮತ್ತು ಯು. ಆರ್. ಅನಂತಮೂರ್ತಿ ಕುರಿತು ಡಾ. ಎನ್. ಎಸ್. ಗುಂಡೂರು ಅವರು ಸಾಹಿತ್ಯ ಕೊಡುಗೆ ಕುರಿತು ಪ್ರಬಂಧ ಮಂಡಿಸಿದರು. ಮೂರನೇ ಅವಧಿಯಲ್ಲಿ ಗಿರೀಶ್ ಕಾರ್ನಾಡ್ ಕುರಿತು ಡಾ. ಸಿ. ನಾಗಣ್ಣ ಅವರು ಹಾಗೂ ಡಾ. ಚಂದ್ರಶೇಖರ ಕಂಬಾರ ಕುರಿತು ಡಾ. ಕವಿತಾ ಕುಮಾರ್ ಅವರು ಸಾಹಿತ್ಯ ಸಾಧನೆ ಕುರಿತು ವಿಚಾರ ಮಂಡಿಸಿದರು.ಸಮಾರಂಭವ ಸಮಾರಂಭದಲ್ಲಿ ಡಾ. ಮನು ಬಳಿಗಾರ್ ಅವರು ಮಾತನಾಡಿದರು.

ವಿಜ್ಞಾನೇಶ್ವರ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರಸಂಕರಣ

ಕಲಬುರಗಿ: ಗುಲಬರ್ಗ್ ವಿಶ್ವವಿದ್ಯಾಲಯದ

ಕ್ಯಾಂಪಸ್‌ನಲ್ಲಿರುವ ವಿಜ್ಞಾನೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ, ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ವತಿಯಿಂದ ಚುನಾವಣೆಗಳಲ್ಲಿ ಹಣಬಲ ನಿಯಂತ್ರಿಸಿ- ಪ್ರಜಾಪ್ರಭುತ್ವ ಉಳಿಸಿ ರಾಷ್ಟ್ರೀಯ ವಿಚಾರ ಸಂಕರಣವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಹಿರಿಯ ಸಿಬಿಲ್ ಶ್ರೇಣಿಯ ನ್ಯಾಯಾಧೀಶಮತುಜಿಲ್ಲಾಕಾನೂನುಸೇವೆಗಳಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಶ್ರೀನಿವಾಸ ನವಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣಬಲವನ್ನು ತಡೆಗಟ್ಟಲು ಪ್ರವಾಹದ ರೀತಿಯಲ್ಲಿ ಹೋರಾಟ ಆಗಬೇಕಾಗಿದೆ. ಉಳಿದೆಲ್ಲಾ ಕ್ಷೇತ್ರಗಳಲ್ಲಿನ ವಿದ್ಯಾರ್ಥಿಗಳಿಗಿಂತ ಕಾನೂನು ಕ್ಷೇತ್ರದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಈ ದೇಶ ಕಟ್ಟುವ ಜವಾಬ್ದಾರಿ ಹೆಚ್ಚು ಇದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾನೂನು ವಿದ್ಯಾರ್ಥಿಗಳು ಅನ್ಯಾಯದ ವಿರುದ್ಧ ಹೋರಾಟ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು.ಯಾವುದೇ ಕ್ಷೇತ್ರದಲ್ಲಿ ಅನ್ಯಾಯ ಅಕ್ರಮಗಳು ಕಂಡು ಬಂದರೆ ಅದನ್ನು ಪ್ರಶ್ನಿಸುವ ಕಾನೂನು ಹೋರಾಟ ಮಾಡುವ ಶಕ್ತಿಯನ್ನು ಪ್ರದರ್ಶಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ



ಶಿವಾನಂದ ಲೆಂಟೆ ಅವರು ವಹಿಸಿದ್ದರು ಕನ್ನಡ ಮತ್ತು ಸಂಸ್ಕೃತಿ ವಿಭಾಗದ ಸಂಚಾಲಕರು ಕಾನೂನು ಪ್ರಾಧ್ಯಾಪಕರಾದ ವಾಣಿ ಮರಡಿ ಅವರು ಮಾತನಾಡಿದರು. ವಿಚಾರ ಸಂಕರಣದಲ್ಲಿ ಭಾಗವಹಿಸಿ ವಿಚಾರ ಮಂಡಿಸಿದ ವಿದ್ಯಾರ್ಥಿಗಳಾದ ರಾಘವೇಂದ್ರ, ಸುಶ್ರಿಯಾ, ವರ್ಷಣಿ, ಶಾಂತಕುಮಾರ, ಮಸ್ತಾನ, ಸಾಬೀರ್ ಹುಸೇನ್, ರಾಮಚಂದ್ರ, ವೆಂಕಟೇಶ ಮತ್ತು ಮಹಾಂತೇಶ

ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿಯ ಸಂಸ್ಥಾಪಕ ರಮೇಶ್.ಆರ್.ದುತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಜ್ಞಾಪಿಡಿ ಬೋಧಿಸಿದರು. ವಿದ್ಯಾರ್ಥಿನಿ ಸಾಬವ್ವ ಪ್ರಾಧ್ಯಾಪಕನಿ ಗೀತೆ ಹಾಡಿದರು. ಪ್ರಾಧ್ಯಾಪಕರಾದ ಡಾ. ಸೇವಂತಾ ಕಳಸಪ್ಪ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ,ವಂದನಾರ್ಪಣೆ ಮಾಡಿದರು.

ನೆನಪಿನ ಗೂಡಲಿ ಒಲವಿನ ಬೆಳಕು

■ ಉದಯರಶ್ಮಿ ದಿನಪತ್ರಿಕೆ

ನನ್ನ ಮುದ್ದಿನ ಸೊಸೆ, ಬಾಲ್ಯದಲ್ಲಿ ಅದು ಬೇಕು ಇದು ಬೇಕೆಂದು ನೀ ಹರಹಿಡಿದಾಗ ನನ್ನ ಕಾಡಿಗೆ ಕಂಗಳಲ್ಲಿ ಕಣ್ಣೀರನ್ನು ನೋಡಲು ಆಗುತ್ತಿರಲಿಲ್ಲ. ತಂಟೆ ಮಾಡುವ ತುಂಟೆಯ ಹಲವನ್ನು ಪೂರೈಸುವುದರಲ್ಲಿ ಅದೇನೋ ಸಂತಸ. ನಿನಗೆ ಆಕೆಯ ಮೇಲೆ ಅಷ್ಟು ಪ್ರೀತಿ ಮದುವೆ ಆಗಿಯಾ ಅವಳನ್ನು ಎಂದು ಮನೆಯಲ್ಲಿ ಹಿರಿಯರಲ್ಲೆ ತಮಾಷೆ ಮಾಡುತ್ತಿದ್ದರು. ಆಗ ಮದುವೆ ಅಂದರೆ ಏನು ಗೊತ್ತಿರದ ನಾನು ಹೂಂ ಎನ್ನುತ್ತಿದ್ದೆ. ಅವರಲ್ಲೆ ಗೊಳೆಂದು ನಗುತ್ತಿದ್ದರು. ಅಂದು ಅಕ್ಕನ ಮಗಳಾಗಿ ನನ್ನ ಕಣ್ಣಿಂದ ಓಡಾಡುವಾಗ ನನ್ನ ನೋಡುವುದೇ ಒಂದು ಆನಂದ. ನನ್ನ ಹೆಗಲ ಮೇಲೆ ಕುಳಿತಿದ್ದು ಇಬ್ಬರೂ ಕೈ ಕೈ ಹಿಡಿದು ಆಟವಾಡಿದ್ದು ಮನದಲ್ಲಿ ಇನ್ನೂ ಅಚ್ಚೊತ್ತಿದಂತಿದೆ.

ಮನೆಯಂಗಳದಲ್ಲಿ ಬಿರಿದ ಮಲ್ಲಿಗೆಯಂತಿದ್ದ ನನ್ನ ನಗು ಕಂಡಾಗಲೆಲ್ಲ ನನ್ನ ಹೆಜ್ಜೆಗಳನ್ನೇ ಹಿಂಬಾಲಿಸುತ್ತಿದ್ದೆ. ಚಿಕ್ಕಂದಿನಿಂದಲೂ ಕಷ್ಟ ಸುಖಗಳನ್ನು ಹಂಚಿಕೊಂಡು ಬೆಳೆದ ಗೆಳೆತನ ನಮ್ಮದು. ಆ ಎಲ್ಲ ಸವಿನಿನಪುಗಳನ್ನೇ ನೀಡಿದ ಆನಂದವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಆ ಪುಟ್ಟ ಪುಟಾಣಿ ಇಂದು ಬೆಳೆದು ನಿಂತಿದ್ದಾಳೆ. ಮೈಕೈ ತುಂಬಿಕೊಂಡು ಕಣ್ಣಿನ ಸೆಳೆಯುತ್ತಿದ್ದಾಳೆ. ಹರೆಯದ ರೀತಿಯ ಆಸೆಗಳನ್ನು ಮನದಲ್ಲಿ ತುಂಬುತ್ತಿದ್ದಾಳೆ. ನನ್ನ ಬದುಕನ್ನೇ ಮುನ್ನಡೆಸುವಂತಾಗಿದ್ದಾಳೆ ಎಂದರೆ ನಂಬಲಾಗುತ್ತಿಲ್ಲ. ಅದರಲ್ಲೂ ಬಾಳಸಂಗಾತಿಯ ಸ್ಥಾನವನ್ನು ತುಂಬುತ್ತಿದ್ದಾಳೆ ಎಂಬ ಯೋಚನೆಯೇ ಅತ್ಯದ್ಭುತ ಎನಿಸುತ್ತಿದೆ. ಮನೆಯಲ್ಲಿ ನನ್ನ ನನ್ನ ಮದುವೆ ಸುದ್ದಿ ಮಾತನಾಡಿದಾಗ ನನ್ನೆಡೆ



ಪ್ರೇಮ ಬರಹ ಕೋಟಿ ತರಹ (ಪ್ರಣಯ ಪಕ್ಷಿಗಳ ಮೋಹಕ ಪದಗಳ ಗುಚ್ಛ)

ಗುಳಿ ನನ್ನನ್ನು ಇನ್ನಿಲ್ಲದಂತೆ ಸೆಳೆಯುತ್ತಿತ್ತು. ಕಾಲೇಜಿಗೆ ಹೊರಡುವಾಗ ನಿಲ್ಲುವಾಗನ್ನಡಿಯಲ್ಲಿ ನನ್ನ ರೂಪ ನೀ ನೋಡಿಕೊಳ್ಳುತ್ತಿದ್ದುದನ್ನು ಕಂಡಾಗ ಅರೆಕಣ್ಣು ಪುಳಕಗೊಂಡೆ.

ಹರೆಯದ ಕನಸಿನ ಸಿರಿಯಲಿ ನಾ ನೀ ಎಂದು ಅನೇಕ ಹುಡುಗಿಯರು ಕಣ್ಣಿಂದ ಬಂದರೂ ಯಾರನ್ನೂ ಹದ್ದು ಮೀರಿ ಬರಲು ಬಿಡುತ್ತಿರಲಿಲ್ಲ. ನನ್ನ ನೆನಪರ ಮಾತ್ರ ಕಲ್ಲೆದ ಮೃದುವಾಗುವುದನ್ನು ಮರೆಯುತ್ತಿರಲಿಲ್ಲ. ಚಿಗುರುಮೀಸೆ ಮೂಡುತ್ತಿದ್ದ ಹೊಸತರದಲ್ಲಿ ರಾತ್ರಿ ಮಂಚದ ಮೇಲೆ ಮೈ ಚೆಲ್ಲಿದಾಗ ನನ್ನ ನೆನಪು ತಂಪಾದ ಗಾಳಿಯೊಡನೆ ಪಯಣಿಸಿ ಹಾಯೆನಿಸುತ್ತಿತ್ತು. ಆಹ್ಲಾದಕರ ವಾತಾವರಣದಲ್ಲಿ ಬೆಳದಿಂಗಳಂತಿರುವ ನನ್ನ ನಗುಮೊಗವ ನೆನಪು ಮೈ ರೋಮಾಂಚನವಾಗುತ್ತಿತ್ತು ಮೆಲ್ಲಗೆ ಶೃಂಗಾರ ಭಾವ ಮಿನುಗುತ್ತಿತ್ತು. ನಿನ್ನ ರಾಣಿಯನ್ನು ಬಳಿ ಬರಲು ಬಿಡದೆ ಕನಸಿನ ರಾಣಿಯ ಕನಸಿನಲ್ಲಿ ಜಾರುತ್ತಿದ್ದೆ. ಆ ಸೂರ್ಯ ಚಂದ್ರ ಸಾಕ್ಷಿಯಾಗಿ ನಾ ನನ್ನ ಕೈ ಬಿಡಲಾರೆ ಎಂದು ಗುನುಗುತ್ತಿದ್ದೆ.

ಅದಾವ ಶಿಲ್ಪಿ ಕೆತ್ತಿದ ಶಿಲಾಬಾಲಿಕೆಯೋ ನೀನು ನಾ ಕಾಣೆ. ದೇವರಿಗೆ ಆರ್ಡರ್ ಕೊಟ್ಟು ಮಾಡಿಸಿದಂತಿದ್ದ ನನ್ನ ಅಂದ. ಬಳಕುವ ನಡುವನು ನೆನಪಾಗಲೆಲ್ಲ ಮೈ ಕೊರೆಯುವ ಚಳಿಯಲ್ಲೂ ಮೈ ಬಿಸಿಯಾಗುತ್ತಿತ್ತು. ನಿನ್ನಿಂದ ಹೊಗಳಲು ಮಹಾಕವಿಯೂ ಪದಗಳಿಗಾಗಿ ಪರದಾಡುವನು ಎನಿಸುತ್ತಿತ್ತು.

ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ತರಲು ಬೈಕಿನಲ್ಲಿ ಪೇಟೆಗೆ ಹೋಗುವಾಗ ಹಳ್ಳಿಯ ಹಚ್ಚಹಸಿರಾದ ದಾರಿಯಲ್ಲಿ ಐಲವ್ಯೂ ಎಂದು ಕೊಂಚ ಸಂಕೋಚದಲ್ಲಿ ನೀ ನುಡಿದಿದ್ದೆ. ನಾನು ಒಮ್ಮೆಲೇ ಬೆವರು ಹೋದೆ. ತಕ್ಷಣ ಗಾಡಿ ನಿಲ್ಲಿಸಿದೆ. ನಿಂತಲ್ಲೇ ಶಿಲೆಯಾದೆ. ಆ ಕ್ಷಣ ಆಕಾಶವೇ ಬಾಗಿ ನನ್ನೆಡೆ ಕೈ ಚಾಚಿದಂತೆ ಅನಿಸಿತ್ತು. ಹೂವಿನ ತೋಗುಯ್ಯಾಲೆಯಲ್ಲಿ ಕೂರಿಸಿ ನಿನ್ನ ತೋಗುವ ದಿನಗಳು, ಮೃದುವಾದ ಮೈಗೆಲ್ಲ ಮುತ್ತುಗಳ ಸುರಿಮಳೆ ಸುರಿಸುವ ರಾತ್ರಿಗಳು ದೂರ ಉಳಿದಿಲ್ಲ ಎಂದೆ. ಆಗ ನನ್ನ ಸವಿ ಲಕ್ಷ್ಮೆ ಸೊಗಸಾಗಿತ್ತು.

ಕಪಾದ ಕೇಶರಾಶಿಯ ಮುಂಗುರುಳುಗಳು ಗಾಳಿಗೆ ನನ್ನ ಕೆನ್ನೆ ಮುದ್ದಿಸುವುದನ್ನು ನೋಡಿ ತಡೆಯದೇ ನಾನೂ ಮುತ್ತಿಕೊಳ್ಳುವಷ್ಟರಲ್ಲಿ ನೀನೇ ಮೆಲ್ಲನೆ ಕೈ ಹಿಡಿದೆ. ಕ್ಷಣಾರ್ಧದಲ್ಲಿ ತೋಳುಗಳು ನನ್ನನ್ನು ಬಳಸಿದ್ದವು. ಬಿಗಿಯಾಗಿ ಆಲಂಗಿಸಿ ಹಣೆಗೆ

ಕೆನ್ನೆಗೆ ಬಿಡದೇ ಮುತ್ತನ್ನಿತ್ತೆ. ನೀನೂ ಪ್ರತಿಯಾಗಿ ಮುತ್ತನ್ನಿತ್ತೆ. ಬೇಸಿಗೆಯ ಬಿರು ಬಿಸಿಲಿಗೆ ತತ್ತರಿಸಿದ ಇಳಿಗೆ ಮೊದಲ ಮಳೆ ಹನಿ ಬಿದ್ದಾಗ

ಸಿಗುವ ಆನಂದದಂತೆ ನಿನ್ನ ಮೊದಲ ಮುತ್ತಿನ ರೋಮಾಂಚನ. ಮೈ ಮನ ತುಂಬಿಕೊಳ್ಳುತ್ತಿತ್ತು. ಆ ಕ್ಷಣದಲ್ಲಿ ಇಬ್ಬರೂ ಮೈ ಮರೆತಿ-ದ್ದವು. ತಟ್ಟನೇ ಗಾಬರಿಗೊಂಡೆ. ಲಚ್ಚೆಯಿಂದ ಕಣ್ಣುಗಳನ್ನು ಕೆಳಗೆ ಮಾಡಿ, 'ಹೀಗೆ ಕದ್ದು ಮುಚ್ಚಿ ಪ್ರೀತಿ ಮಾಡುವುದು ಬೇಡ ಮಾವ. ಇನ್ನೇನಿದ್ದರೂ ಹಸೆಮಣೆ ಏರಿದ ಮೇಲೆಯೇ ಪ್ರೀತಿ.' ಎನ್ನುವಾಗ ನನ್ನ ಕೆನ್ನೆ ಕೆಂಪಾಗಿತ್ತು.


ಆ ಮುತ್ತಿನಾಟ ಬರಿ ಪ್ರೀತಿಯಲ್ಲ ನನ್ನ ಸಿರಿನೊಂದಿಗೆ ನಾನಾಡುವ ಪರಿಯಾಗಿತ್ತು. ಹೃದಯದ ಪುಟ್ಟ ಗೂಡಿನಲ್ಲಿ ನನ್ನೆದಗೆ ತಲೆ ಒರಗಿಸಿ ಜಗದ ಗೊಡವೆ ಇಲ್ಲದೇ ನಿರಾಳವಾಗುವ ಸವಿಸಮಯವಾಗಿತ್ತು. ಮನಸ್ಸನ್ನು ಕದ್ದ ಕನ್ನೆಯಲ್ಲಿ ನನಗಾಗಿ ಇಷ್ಟೊಂದು ಒಲವು ತುಂಬಿದೆ ಎಂದು ಕೆಂದುಟಿಯ ಸವಿಜೇನನ್ನು ಹಂಚುತ್ತ, ನಿನ್ನ ನೆರಳಲ್ಲಿ ಬದುಕುವಾಸೆ ಎಂದು ಹೇಳಿಯಾಗಿತ್ತು.

ಇಬ್ಬರಿಗೂ ಅದು ಮೊದಲ ಮುತ್ತಿನ ಅನುಭವಾದ್ದರಿಂದ ನಾಚಿಕೆ ಮೂಡಿತು. ನಿನ್ನ ಕೈ ಹಿಡಿದು ಸಪ್ತಪದಿ ತುಳಿದು ಬದುಕಿನ ಪ್ರತಿಯೊಂದು ಹೆಜ್ಜೆಯಲ್ಲೂ ನೆರಳಾಗಿ ನಿಲ್ಲುವ ಹೊಂಗನಸೊಂದು



ಮೊದಲೇ ಇತ್ತು. ಮುತ್ತಿನ ಮತ್ತಿನ ನಂತರ ಕನಸಿನ ಮಲ್ಲಿಗೆಯ ಮೊಗ್ಗಿನ ಕಂಪು ಹೆಚ್ಚಿತೊಡಗಿತ್ತು. ಪೂರ್ಣ ಚಂದಿನ ರಾತ್ರಿಯಲ್ಲಿ ನಿನ್ನ ನಗುಮೊಗವ ಕಲಿಸಿಕೊಂಡು ನಿನ್ನಿಂದ ಮುಖವ ಕಂಡು ಚಂದಿನೇ ನಾಚುವನು ಎಂದೆಲ್ಲ ಕವಿತೆ ಗೀಚುವುದನ್ನು ಕಲಿತಿದ್ದೇನೆ. ನಿನ್ನ ಪ್ರೀತಿಯ ಹುಚ್ಚಿನಲ್ಲಿ ಪ್ರೇಮಕವಿ ಆಗುತ್ತಿದ್ದೇನೆ. ನಿನಗೆಂದೇ ಬರೆಯಬೇಕೆಂದ ಕೋಟಿ ಕೋಟಿ ಸಾಲುಗಳು ಇನ್ನೂ ಮನದಲ್ಲಿ ಹಾಗೆ ಉಳಿದಿವೆ ಹೃದಯದಂಗಳಲ್ಲಿ ಕನಸಿನ ಚಿತ್ರಾರ ಬರೆದವಳು ಇನ್ನೇನು ಕೆಲ ತಿಂಗಳಲ್ಲಿ ಮನೆಯಂಗಳದಲ್ಲಿ ರಂಗೋಲಿ ಬರೆಯಲಿಡಾಳೆ. ನನ್ನೊಲವು ನನ್ನ ಬದುಕಾಗಿ ಬರುತ್ತಿದೆ. ಜೀವನದ ಓಟ ನಿನ್ನ ಕೈ ಹಿಡಿದು ಸಾಗಲಿದೆ ಎಂಬ ಭಾವನೆಗಳೇ ನನ್ನದೆಯ ಹೂಬನದ ಸುಗಂಧವನ್ನು ನೂರ್ಮಡಿಗೊಳಿಸುತ್ತಿವೆ.

ಮುದ್ದು ಸೊಸೆ ಅರ್ಧಾಂಗಿಯಾಗುವ ಸಮಯ ಸನ್ನಿಹಿತವಾಗುತ್ತಿದೆ. ಎನ್ನ ಮನದ ಅರಸಿ. ಜೊತೆ ಮಧುರ



ಮಿಲನಕೆ ದಿನ ಗಣನೆ ಶುರುವಾಗಿದೆ. ಹೂವಿನಿಂದ ಅಲಂಕರಿಸಿದ ಕೋಣೆಯಲ್ಲಿ ಗಂಧದ ಕಡ್ಡಿಯ ಸುವಾಸನೆ ಹಾಲಿನ ಲೋಟವನ್ನು ಹಿಡಿದು, ತಲೆ ತಗ್ಗಿಸಿ ಲಚ್ಚೆಯಿಂದ ಬರುವಾಗ ರೇಷ್ಮೆ ಸೀರೆಯ ಮತ್ತು ಒಡವೆಗಳ ಸದ್ದು ಕೇಳುತ್ತ ಕೋಣೆಯ ದೀಪ ಮುಸುಕಾಗಿ ಹತ್ತಿರಕ್ಕೆ ಎಳೆದುಕೊಂಡು ಮುಂಗುರಳನ್ನು ಕಿವಿಯ ಹಿಂದೆ ಸರಿಸುತ್ತ ಗಲ್ಲವನ್ನು ನವಿರಾಗಿ ಸವರುತ್ತ ಮೃದುವಾಗಿ ಮುತ್ತಿಡುತ್ತ 'ಈ ಕೈಗಳು ನಿನ್ನನ್ನು ಎಂದಿಗೂ ಬಿಡುವುದಿಲ್ಲ.' ಎಂದು ಹೇಳುವ ಕ್ಷಣಕ್ಕೆ ಕಾಯುತ್ತಿದ್ದೇನೆ. ಸತಾಯಿಸದೆ ಬೇಗ ಬಂದು ಬಿಡು ನಿನ್ನ ಮುದ್ದಿನ ಮಾವ


ಲೇಖನ
■ **ಜಯಶ್ರೀ.ಜಿ. ಅಣ್ಣಗೇರಿ,**
ಇಂಗ್ಲೀಷ್ ಉಪನ್ಯಾಸಕರು
ಬೆಳಗಾವಿ
ಮೊ: 9449234142



ನೋಡಿದೆ ನಿನ್ನ ಮುಖವರಳತು. ಕಣ್ಣು ಮಿನುಗಿದವು. ಆ ಕ್ಷಣ ಹೃದಯ ನಿನ್ನ ಹೆಸರನ್ನು ಸಾವಿರ ಬಾರಿಯಾದರೂ ಜಪಿಸಿತು.

ದೀಪಾವಳಿ ಹಬ್ಬದಲ್ಲಿ ನಾನೂ ಸೀರೆ ಉಡುವೆ ಎಂದು ಹಲ ಹಿಡಿದು ಜರತಾರಿ ಸೀರೆ ಉಟ್ಟಿದ್ದೆ. ಚಿಕ್ಕ ಜಡೆಗೆ ಉದ್ದ ಮಲ್ಲಿಗೆ ಮಾಲೆ, ಪುಟ್ಟ ಕೈಯಲ್ಲಿ ರಂಗುರಂಗಿನ ಗಾಜಿನ ಬಳೆಗಳು, ಓಡುವಲ್ಲೆಲ್ಲ ಕಾಲ್ಚೆಜೈಯ ಸದ್ದು, ಪುಟ್ಟ ಮುಖದಲ್ಲಿ ದೊಡ್ಡ ನಗು ಹೊತ್ತು ಓಡಾಡುತ್ತಿದ್ದೆ. ಮುದ್ದು ಮುದ್ದಾಗಿ ಮಾತನಾಡುತ್ತಿದ್ದೆ. ಅದರಲ್ಲಿ ನೀನು ಫೇಟ್ ಪುಟ್ಟಗೊಿಯಂತೆ ಕಾಣುತ್ತಿದ್ದೆ. ಅದೇ ಪುಟ್ಟ ಪೋರಿಗೆ

ಹದಿನೆಂಟು ತುಂಬಿದಾಗ ನಾ ಎದುರಾದರೆ ಕೆನ್ನೆ ಮೇಲೆ ಮೂಡುವ ಆ ಕಂಪು ಲಚ್ಚೆಯನ್ನು ಕಂಡು ಬೆರಗಾಗಿದ್ದೆ. ಎಡಕೆನ್ನೆಯ ಮೇಲಿದ್ದ



■ ಉದಯರಶ್ಮಿ ದಿನಪತ್ರಿಕೆ

ಮಹರ್ಷಿ ಪಠಂಜಲಿ ಅವರು ಹೇಳಿರುವಂತೆ, "ಯೋಗವು ಕೇವಲ ಒಂದು ದೈಹಿಕ ವ್ಯಾಯಾಮವಲ್ಲ. ಅದು ಮನಸ್ಸು, ದೇಹ ಮತ್ತು ಉಸಿರಾಟಗಳ ನಡುವಿನ ಸಂಪರ್ಕದ ಸಾಧನವಾಗಿದೆ. ವ್ಯಕ್ತಿಯಲ್ಲಿರುವ ಚಿತ್ತದ ವ್ಯಕ್ತಿಗಳನ್ನು ನಿಯಂತ್ರಿಸುವುದಾಗಿದೆ. ಇದರಿಂದ ಜೀವನದಲ್ಲಿ ಶಿಸ್ತು, ಚೈತನ್ಯ, ಸಮತೋಲಿತ ಮತ್ತು ಸುಸ್ಥಿರ ಆರೋಗ್ಯಕ್ಕೆ ಸಹಕಾರಿ" ಎಂದು ಹೇಳಿದ್ದಾರೆ. ಯೋಗವು ಒತ್ತಡ, ಸಂಘರ್ಷ, ಆತಂಕ, ದುಗುಡ, ಖಿನ್ನತೆ, ನಿರ್ಲಿಪ್ತತೆ ಮತ್ತು ಮಾನಸಿಕ ಅಶಾಂತಿಯನ್ನು ಹೋಗಲಾಡಿಸಿ ಏಕಾಗ್ರತೆಯನ್ನು ಹೆಚ್ಚಿಸಲು ಪ್ರಯೋಜನಕಾರಿಯಾಗಿದೆ. ದೈನಂದಿನವಾಗಿ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಜೀವನಶೈಲಿ ಬೆಳೆಸಲು ಇದೊಂದು ಶಕ್ತಿಯುತವಾದ ಸಾಧನ. ಒಟ್ಟಾರೆ ದೈಹಿಕ ಕಸರತ್ತು, ವ್ಯಾಯಾಮ, ಧ್ಯಾನ, ಯೋಗ, ಇವೆಲ್ಲವೂ ವ್ಯಕ್ತಿಯ ಸುಸ್ಥಿರ ಆರೋಗ್ಯ ಮತ್ತು ಯೋಗಕ್ಷೇಮದೊಂದಿಗೆ ಬದುಕಲು ಸಹಾಯಕವಾಗಿವೆ. ನಮ್ಮ ಋಷಿ ಮುನಿಗಳ ಪ್ರಕಾರ, ಅಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನದ ಶಿಕ್ಷಣವೇ ಯೋಗ ಎಂದು ಉಲ್ಲೇಖಿಸಿದ್ದಾರೆ.

ಆದರೆ ಇಂದಿನ ಆಧುನಿಕ ಯುಗದಲ್ಲಿ ಮಾನವ ದುಡಿಮೆ, ಕೂಳು-ಬಾಕು ಸಂಸ್ಕೃತಿ, ಆಧುನಿಕ ಜೀವನಶೈಲಿ, ಪಾಶ್ಚಾತ್ಯರ ಮತ್ತು ಸಂಸ್ಕರಿಸಿದ ಆಹಾರ ಪದ್ಧತಿಯಿಂದ ತನ್ನ ಅಮೂಲ್ಯವಾದ ಆರೋಗ್ಯ ಸಂಪತ್ತನ್ನು ಹಾಳು ಮಾಡಿಕೊಳ್ಳುತ್ತಿದ್ದಾನೆ. ಅದರಲ್ಲೂ ಯುವಜನತೆಯಂತೂ ಪಾನಿಪುರಿ, ಭೇಳ್, ಕೆಚೋರಿ, ಸಮೋಸಾ, ಪಾವ-ಬಾಜಿ, ವಡಾ-ಪಾವ ಮತ್ತು ಫಾಸ್ಟ್ ಫುಡ್‌ನಂತಹ ಕೆಟ್ಟ ಆಹಾರ ಸಂಸ್ಕೃತಿಗೆ ಮಾರು ಹೋಗುತ್ತಾ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದು ತೀರಾ ಕಳವಳಕಾರಿ ಸಂಗತಿಯಾಗಿದೆ.

ಇಡೀ ಜಗತ್ತಿಗೆ ಯೋಗದ ಮೂಲಕ ಅಧ್ಯಾತ್ಮಿಕತೆಯನ್ನು ಸಾರಿದ ನಾಡು ನಮ್ಮದು. ಭಾರತವು ಭವ್ಯ ಪರಂಪರೆ-ಸಂಸ್ಕೃತಿಯ ತವರೂರು. ಸಾಧು-ಸಂತ, ಋಷಿಮುನಿಗಳ ಭವ್ಯತೆ ನಾಡು. ಅಧ್ಯಾತ್ಮಿಕತೆಯ

ಯೋಗದಿಂದ ರೋಗ ದೂರ

ಇಂದು (ಜೂನ್-21, ರವಿವಾರ) "ಅಂತರಾಷ್ಟ್ರೀಯ ಯೋಗ ದಿನ"ದ ತೆನಿಖುತ್ಯೆ ಈ ವಿಶೇಷ ಲೇಖನ

ಪ್ರಾಣಭೂಮಿ, ಪ್ರಾಚೀನ ಕಾಲದಲ್ಲಿ ನಮ್ಮ ದೇಶದ ಋಷಿ-ಮುನಿಗಳು, ಸಾಧು-ಸಂತರು ತಮ್ಮ ತಪಸ್ಸು, ಮನಃಶಾಂತಿ, ಭಕ್ತಿ ಮತ್ತು ಧ್ಯಾನದಲ್ಲಿ ಏಕಾಗ್ರತೆಯನ್ನು ತರಲು ಯೋಗವನ್ನು ಮಾಡುತ್ತಿದ್ದರು. ಮಾನವ ಇಂದು ಹೇದ ಗಳಿಕೆ ಮತ್ತು ಆಧುನಿಕತೆಗೆ ಬೆನ್ನು ಹತ್ತಿ ತನ್ನ ಆರೋಗ್ಯವನ್ನೇ ಕಳೆದುಕೊಳ್ಳುತ್ತಿದ್ದಾರೆ. ಆರೋಗ್ಯವೇ ಭಾಗ್ಯ ಎಂಬ ನಾಣ್ಯದಿಯಂತೆ ಜೂನ್ 21, 2015 ರಂದು ಮೊಟ್ಟಮೊದಲು ಭಾರತದಲ್ಲಿ ಪ್ರಾರಂಭಗೊಂಡು ನಂತರ ಅಧಿಕೃತವಾಗಿ ವಿಶ್ವಸಂಸ್ಥೆಯು



ಪ್ರತಿ ವರ್ಷ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲು ಕರೆಕೊಟ್ಟಿತು. ಆದ್ದರಿಂದ ಯೋಗವು ಮಾನವನ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಅಧ್ಯಾತ್ಮಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ.

ಯೋಗದ ಮೂಲಕ ಜಾಗತಿಕ ಐಕ್ಯತೆ ಮತ್ತು ಸಂಸ್ಕೃತಿಯ ಪರಿಚಯಿಸಿದ ಭಾರತ

ಯೋಗವು ನಮ್ಮ ದೇಶದಲ್ಲಿ ಸುಮಾರು 6 ರಿಂದ 7 ಸಾವಿರ ವರ್ಷಗಳ ಹಿಂದೆಯೇ ಇರುವ ಜಾಗತಿಕ ವಿದ್ಯೆ. ಯೋಗ ಒಂದು ವ್ಯಾಯಾಮ ಮಾತ್ರವಲ್ಲದೇ ನಮ್ಮೊಂದಿಗೆ ಏತ್ತ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ತಿಳಿಸುತ್ತದೆ. ಇದು ವ್ಯಕ್ತಿಯ ಮನಸ್ಸು, ದೇಹದಲ್ಲಿ ಸಮತೋಲನವನ್ನು ಕಾಪಾಡಲು ಹಾಗೂ ಕ್ರಿಯೆ, ಸಂಯಮ, ಚಿಂತನೆ, ಏಕಾಗ್ರತೆಯ ಜೊತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವನ್ನಾಗಿಸುತ್ತದೆ. ಯೋಗದಿಂದ ಒತ್ತಡ, ಆತಂಕ ಮತ್ತು ಸಂಘರ್ಷಯುಕ್ತವಾದ ಜೀವನದಿಂದ ಮುಕ್ತಿ ಹೊಂದಲು ಸಾಧ್ಯ. ನಮ್ಮ ಋಷಿ-ಮುನಿಗಳು ನೀಡಿದ ಈ ಯೋಗದ ಕೊಡುಗೆ ಇಂದು ಇಡೀ ಜಗತ್ತಿಗೆ ಆರೋಗ್ಯ-ಸ್ವಾಸ್ಥ್ಯ ಕಾಪಾಡುವ ಸಾಧನವಾಗಿದೆ.



ಸ್ವಾಸ್ಥ್ಯ ಆರೋಗ್ಯಕ್ಕಾಗಿ ದಿವ್ಯಾಪಧಿ

ದೇಹದ ಸಮತೋಲನವನ್ನು ಕಾಯ್ದುಕೊಂಡು ಶಕ್ತಿ-ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಸುಸ್ಥಿರ ಆರೋಗ್ಯವನ್ನು ಹೊಂದಲು ಪ್ರಯೋಜನಕಾರಿ. ಮನುಷ್ಯನ ಸರ್ವತೋಮುಖ ದೈಹಿಕ ಸದೃಢತೆ ಮತ್ತು ಆರೋಗ್ಯ ಸುಧಾರಣೆಯಲ್ಲಿ ಯೋಗದ ಮಹತ್ವ ಪ್ರಮುಖವಾಗಿದೆ. ಯೋಗದಿಂದ ಮನೋಬಲವನ್ನು ಹೆಚ್ಚಿಸಿ, ಜೀವನದಲ್ಲಿ ಎದುರಾಗುವ ಮಾನಸಿಕ ಒತ್ತಡಗಳನ್ನು ನಿಯಂತ್ರಿಸಬಹುದು. ಮಾರಣಾಂತಿಕ ರೋಗಗಳ ನಿವಾರಣೆಗೆ ಯೋಗವು ರಾಮಬಾಣವಾಗಿದೆ. ಇಂದಿನ ಒತ್ತಡ ಮತ್ತು ಸಂಘರ್ಷಯುಕ್ತವಾದ ಜೀವನದಲ್ಲಿ ಯೋಗವು ಮಾನಸಿಕ ವೇದನೆ, ಖಿನ್ನತೆ ಮತ್ತು ಆತಂಕವನ್ನು ದೂರ ಮಾಡುತ್ತಾ, ಏಕಾಗ್ರತೆ ಮತ್ತು ಸಮಚಿತ್ತತೆಯನ್ನು ಹೆಚ್ಚಿಸಲು ಸಹಕಾರಿ. ಪ್ರಾಣಾಯಾಮ, ಧ್ಯಾನ, ತಪಸ್ಸು, ಯೋಗಾಸನ ಮತ್ತು ದೈಹಿಕ ಕಸರತ್ತುಗಳನ್ನು ಮಾಡುವುದರಿಂದ ಮನುಷ್ಯನ ರಕ್ತದೊತ್ತಡ, ಮಧುಮೇಹ ಮತ್ತು ಇತರ ಕಾಯಿಲೆಗಳನ್ನು ನಿಯಂತ್ರಿಸುವಲ್ಲಿ ಅಮೂಲ್ಯವಾದ ಪಾತ್ರವನ್ನು ವಹಿಸುತ್ತದೆ.

'ಆರೋಗ್ಯಕರ ವಯಸ್ಸಿಗೆ ಯೋಗ' ಈ ವರ್ಷದ ಘೋಷವಾಕ್ಯ ವ್ಯಕ್ತಿಯ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಭಾವನಾತ್ಮಕ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಯೋಗದ ಮಹತ್ವದ ಬಗ್ಗೆ



ಅರಿವು ಮೂಡಿಸಿ, ಪ್ರತಿನಿತ್ಯ ಯೋಗ ಮಾಡುವುದರಿಂದ ಅದು ಸಕ್ರಿಯ ಜೀವನಕ್ಕೆ ಹೇಗೆ ಸಹಕಾರಿಯಾಗಬಲ್ಲದು ಎಂಬುದನ್ನು ತಿಳಿಸಿಕೊಡುವುದೇ ಈ ವರ್ಷದ ಯೋಗ ದಿನದ ಪ್ರಮುಖ ಧ್ಯೇಯವಾಗಿದೆ. ಯೋಗ ವಯಸ್ಸಿಗರಿಗೆ ಮತ್ತು ವೃದ್ಧಾಪ್ಯದಲ್ಲಿ ಇರುವವರಿಗೆ ದಿವ್ಯಾಪಧಿಯಾಗಿ ಸಮತೋಲಿತ ಆರೋಗ್ಯದ ಯೋಗಕ್ಷೇಮವನ್ನು ಸುಧಾರಿಸಲು ಪೂರಕವಾಗಿದೆ ಎಂಬುದನ್ನು ಮನವರಿಕೆ ಮಾಡಿಕೊಡುತ್ತದೆ.

ಕೊನೆಯ ನುಡಿ

ಇಂದು ಮನುಷ್ಯ ಏನೆಲ್ಲವನ್ನು ಏನೆಲ್ಲ ಗಳಿಸಬಲ್ಲ ಆದರೆ ಆರೋಗ್ಯವೆಂಬ ಅಮೂಲ್ಯ ಸಂಪತ್ತನ್ನು ಪಡೆಯಲು ಯೋಗ-ಧ್ಯಾನ, ವ್ಯಾಯಾಮ, ದೈಹಿಕ ಕಸರತ್ತು ಜೊತೆಗೆ ಆರೋಗ್ಯ ಸ್ವಾಸ್ಥ್ಯ ವನ್ನು ಕಾಪಾಡಿಕೊಳ್ಳಲು ಯೋಗ ಶಿಬಿರದಲ್ಲಿ ಆಯೋಜಿಸುತ್ತಿರುವ ಉತ್ತಮ ಕಾರ್ಯವಾಗಿದೆ. ಕೋವಿಡ್ ನಂತಹ ಕಾಲಘಟ್ಟದಲ್ಲಿ ಜನರು ಜೀವ-ಜೀವನ ಮತ್ತು ಆರೋಗ್ಯದ ಮಹತ್ವ ಅಷ್ಟೊಂದು ಅರಿತಿದ್ದಾರೆ. ಯೋಗ-ವ್ಯಾಯಾಮಗಳಂತಹ ಮೃದ್ವೆ ದೇಹೀಯ ಸಂಸ್ಕೃತಿಯನ್ನು ರೂಢಿಸಿಕೊಂಡು ನಮ್ಮ ಮುಂದಿನ ಜನಾಂಗದ ಉತ್ತಮ ಆರೋಗ್ಯಕ್ಕೆ ಯೋಗದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ ತನ್ನೊಲಕ ಈ ಭವ್ಯ ಭಾರತವನ್ನು ಸ್ವಾಸ್ಥ್ಯ ಮತ್ತು ಆರೋಗ್ಯಯುತವನ್ನಾಗಿಸಲು ನಾವೆಲ್ಲ ಕಂಕಣಬದ್ಧರಾಗೋಣ. ದೈಹಿಕ ಕಸರತ್ತು, ವ್ಯಾಯಾಮ, ಆಟೋಟದಂತಹ ದೈಹಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ನಮ್ಮ ಆರೋಗ್ಯವನ್ನು ಸದೃಢ, ಸುಸ್ಥಿರ ಮತ್ತು ಸ್ವಾಸ್ಥ್ಯಯುತವನ್ನಾಗಿಸಲು ಪ್ರಯತ್ನಿಸೋಣ. ಕೇವಲ ಈ ದಿನಾಚರಣೆಯನ್ನು ಸಾಂಕೇತಿಕವಾಗಿ ಆಚರಿಸಿ, ಒಂದು ದಿನ ಯೋಗ ಮಾಡಿ, ಮೋಬೈಲ್ ನಲ್ಲಿ ಸ್ಟೇಟಸ್ ಇಟ್ಟು ಸಂಭ್ರಮಿಸಿದರೆ ಸಾಲದು. ಇದು ಪ್ರತಿನಿತ್ಯ ಜೀವನದಲ್ಲಿ ಅವಿಭಾಜ್ಯ ಅಂಗವಾಗಿ ನಮ್ಮ ಆರೋಗ್ಯವನ್ನು ಕಾಪಾಡಿಕೊಂಡು ರಾಷ್ಟ್ರದ ಸ್ವಾಸ್ಥ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಸಾಗಬೇಕಾಗಿರುವುದು ಅತಿ ಅವಶ್ಯಕವಾಗಿದೆ.

ಲೇಖನ
■ **ಮಲ್ಲಪ್ಪ ಸಿ. ಶೋಭಾಪೂರ**
(ತೆನಿಖುತ್ಯೆ)
ವಿಜಯಪುರ



ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ : ಪಿಎಸ್ಸೆ ಉಪ್ಪಾರ



ಉದಯರಶ್ಮಿ ದಿನಪತ್ರಕ್ಕೆ

ಅಧ್ಯಕ್ಷ: ಶಿವಯೋಗಿಗಳ ಪುಣ್ಯ ಕ್ಷೇತ್ರವಾದ ಅಥಣಿಯಲ್ಲಿ ಸರ್ವ ಧರ್ಮೀಯರೂ ಯಾವುದೇ ಭೇದ ಭಾವ ಇಲ್ಲದೇ ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿರುವುದು ಹೆಮ್ಮೆಯ ವಿಷಯ. ಅದೇ ಪರಂಪರೆಯನ್ನು ಮುಂದುವರಿಸಿಕೊಂಡು, ಈ ಬಾರಿಯ ಮೊಹರಂ ಹಬ್ಬವನ್ನು ಎಲ್ಲ ಸಮುದಾಯದವರು ಪರಸ್ಪರ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಅಧ್ಯಕ್ಷರೇ ಪೋಲೀಸ್ ಉಪನಿರೀಕ್ಷಕ ಗಿರಮಲಪ್ಪ ಉಪ್ಪಾರ ಮನವಿ ಮಾಡಿದರು.

ಅವರು ಪಟ್ಟಣದ ಪೋಲೀಸ್ ಸಮುದಾಯ ಭವನದಲ್ಲಿ ಮೊಹರಂ ಹಬ್ಬದ ಪ್ರಯುಕ್ತವಾಗಿ ಆಯೋಜಿಸಲಾಗಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಹಕರಿಸಬೇಕು. ಒಂದು ವೇಳೆ ಹಬ್ಬದ ಹೆಸರಿನಲ್ಲಿ ಶಾಂತಿ ಭಂಗ ಉಂಟಾದರೆ ಅಥವಾ ಅಹಿತಕರ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ವೇಳೆ ಮುಸ್ಲಿಂ ಸಮಾಜದ ಮುಖಂಡ ಅಸ್ಮತ್ ನಾಲಬಂದ ಮಾತನಾಡಿ, ಅಥಣಿ ಶಾಂತಿಗೆ ಹೆಸರುವಾಸಿಯಾಗಿದೆ ಇಲ್ಲಿನ ಜನರು ಹಬ್ಬ ಹರಿದಿನಗಳಲ್ಲಿ ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಒಗ್ಗಟ್ಟಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಅವರು ಎಚ್ಚರಿಕೆ ನೀಡಿದರು.

‘ರಿಸುತ್ವಾ ಬಂದಿದ್ದೇವೆ. ಮುಂದೆಯೂ ಇದೇ ರೀತಿ ಎಲ್ಲ ಸಮುದಾಯದವರು ಸೇರಿ ಶಾಂತಿ ಸೌಹಾರ್ದತೆ ಮತ್ತು ಸಹೋದರತೆಯಿಂದ ಹಬ್ಬಗಳನ್ನು ಆಚರಿಸುತ್ತೇವೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಈ ವೇಳೆ ಮುಖಂಡರಾದ ಶಶಿ ಸಾಳವೆ, ಶಬ್ದೀರ ಸಾಳವೆ, ಮಂಜು ಹೋಳಿಕಟ್ಟಿ, ರಸೂಲಸಾಬ ನದಾಫ್ ಮಾತನಾಡಿ ಮೊಹರಂ ಭಾವೈಕ್ಯತೆಯ ಹಬ್ಬವಾಗಿದ್ದು, ಇಲ್ಲಿ ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯುವುದಿಲ್ಲ. ಗಂಧ ಹಾಗೂ ನೈವೇದ್ಯ ಅರ್ಪಿಸಲು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಭದ್ರತೆಗೆ ಹೆಚ್ಚಿನ ಪೋಲೀಸ್ ಸಿಬ್ಬಂದಿಗಳನ್ನು ಒದಗಿಸಬೇಕು. ಜನ ದಟ್ಟಣೆ ಆಗದಂತೆ ಬ್ಯಾರಿಕೇಡ್ ಹಾಕಬೇಕು ಎಂದು ಸಲಹೆ ನೀಡಿ ಮೊಹರಂ ಹಬ್ಬವನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಆಚರಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಅಂಜುಮನ್ ಕಮಿಟಿ ಅಧ್ಯಕ್ಷ ಸೈಯದ್ ಅಮೀನ ಗದ್ದಾಳ, ಮುಖಂಡರಾದ ಶೇಖರ್ ಸೌದಾಗರ, ಅಯಾಜಿ ಮಾಸ್ತೂರ್, ಶಿವಾನಂದ ಸೌದಾಗರ, ಇಲಿಯಾಸ್ ಹಿಪ್ಪರಗಿ, ಬುಬೇರ್ ನಾಲಬಂದ, ಮಂಜು ಹೋಳಿಕಟ್ಟಿ, ಅಸೀಫ್ ತಾಂಬೋಳಿ, ಮಹೇಂದ್ರ ರಾಜಂಗೇರಿ, ಸುಭಾಸ್ ಸಾಳಂಕಿ, ಇಮ್ರಾನ್ ದಾಕ್ಟರ್, ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮತ್ತು ಗಣ್ಯರು ಭಾಗವಹಿಸಿ.

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು : ಪ್ರೊ. ನಾರಾಯಣ

ವಿಜಯಪುರದಲ್ಲ ಬಂಜಾರ ಯುವಕ ಯುವತಿಯಲಿಗೆ ಏರ್ಪಡಿಸಿದ್ದ ಮೂರು ದಿನಗಳ ಕಾರ್ಯಾಗಾರದ ಸಮಾರೋಪ



ಉದಯರಶ್ಮಿ ದಿನಪತ್ರಕ್ಕೆ

ವಿಜಯಪುರ: ನಗರದ ಆದರ್ಶ ನಗರದ ಶ್ರೀ ಸಂತ ಸೇವಾಲಾಲ ದೇವಸ್ಥಾನ, ರಾಮರಾಮ ಮಹಾರಾಜರ ಭವನದಲ್ಲಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಬೆಂಗಳೂರು ವತಿಯಿಂದ ಜೂ.18 ರಿಂದ 20 ವರೆಗೆ ಬಂಜಾರ ಯುವಕ ಯುವತಿಯಲಿಗೆ ಹವೇಲಿ, ವಳಗ, ವಿತಿ, ಕಡಿ ಕಸಲಾತ, ಸಿಕವಾಡಿಗಳ ಕುರಿತು ಏರ್ಪಡಿಸಿದ್ದ ಮೂರು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭ ಶನಿವಾರ ನಡೆಯಿತು.

ಸಮಾರಂಭದಲ್ಲಿ ಅಕ್ರಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಇವತ್ತೆ ಪ್ರಾಧ್ಯಾಪಕ ಪ್ರೊ.ನಾರಾಯಣ ಬಿ ಪವಾರ ಇವರು ಸಮಾರೋಪ ನುಡಿಗಳನ್ನಾಡುತ್ತಾ, ಬಂಜಾರ ಭಾಷೆಯನ್ನು ಮಾತನಾಡುವುದರ ಜೊತೆಗೆ ವ್ಯವಹಾರಿಕ ಭಾಷೆಯಾಗಿ ಕನ್ನಡ, ಇಂಗ್ಲಿಷ್ ಅವಶ್ಯಕವಾಗಿ ಬೇಕಾಗುತ್ತದೆ. ಬಂಜಾರರು ಇಡೀ ವಿಶ್ವದಲ್ಲಿ ಪರಿಚಿತರಾಗಿದ್ದಾರೆ. ಬಂಜಾರರು ಬಳಸುವ ಭಾಷೆಯಲ್ಲಿ ಅನೇಕ ಪದಗಳು ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತದಿಂದ ಕೂಡಿವೆ. ಬಂಜಾರಾ

ಮಹಿಳೆಯರು ತಮ್ಮ ಭಾವನೆಗಳನ್ನು ಧಾವಲೋ (ಕೊಳಲಿಗೆ ಅಪ್ಪಿಕೊಂಡು ಅಳುವುದು) ಮೂಲಕ ವ್ಯಕ್ತಪಡಿಸುತ್ತಾರೆ ಎಂದು ಹೇಳಿದರು.

ಸುಮಣ್ಣ ಕರ್ನಾಟಕ ಪ್ರಶಸ್ತಿಯನ್ನು ಪಡೆದ ಗದುಗಿನ ಸುರೇಶ್ ಲಮಾಣಿಯವರು ಮಾತನಾಡುತ್ತಾ, ಇಂದಿನ ಯುವ ಪೀಳಿಗೆ ಬಂಜಾರರ ವಿತಿ, ಕಡಿ, ಕಸಲಾತ, ಧಾವಲೋ ಕಲಿಯುವುದರ ಮೂಲಕ ಸಂಸ್ಕೃತಿಯನ್ನು ಉಳಿಸಬೇಕಾಗಿದೆ ಎಂದರು.

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯೆಯಾದ ಡಾ.ಸುರೇಖಾ ರಾಠೋಡ ಅವರು, ಮೂರು ದಿನಗಳವರೆಗೆ ನಡೆದ ಕಾರ್ಯಕ್ರಮದ ವಿವರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಬಾಬು ಲಮಾಣಿ, ಬಾಬು ಚವ್ವಣ್ಣ, ಸುನಿತಾ ಜಾಧವ, ಜ್ಯೋತಿ ಚವ್ವಣ್ಣ, ಶಾನು ರಾಠೋಡ, ಶಂಕರ ರಾಠೋಡ, ಸಂಗೀತಾ ನಾಯಕ, ಅಶ್ವಿನಿ ಲಮಾಣಿ ಮತ್ತಿತರರು ಭಾಗಿಯಾಗಿದ್ದರು. ಅಂಜಲಿ ರಾಠೋಡ ವಂದನಾರ್ಪಣೆ ಮಾಡಿದರು.

ನೀರು ಸರಬರಾಜು ಸುರಂಗ ಮಾರ್ಗ ಪ್ರವಾಸಿ ತಾಣವಾಗಿ ಅಭಿವೃದ್ಧಿ

ಉದಯರಶ್ಮಿ ದಿನಪತ್ರಕ್ಕೆ

ವಿಜಯಪುರ: ನಗರದ ಐತಿಹಾಸಿಕ ಕರೇಜ್ ವ್ಯವಸ್ಥೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಇಂಡಿಯನ್ ಹೆರಿಟೇಜ್ ಸಿಟಿ ನೆಟ್ ವರ್ಕ್ ಫೌಂಡೇಶನ್ ಸಂಸ್ಥೆ (ಡಿಜಿಆರ್) ಕ್ರಿಯಾ ಯೋಜನೆ ಸಿದ್ಧಪಡಿಸಲು ಜೂ.24 ಹಾಗು 25ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಟಿ ಸೆಂಟ್ರಲ್ ಪಂಪ್ ಬಳಿ ಇರುವ ವೆಂಟ್ ಸ್ಪಷ್ಟಗೊಳಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿರುವ ಐತಿಹಾಸಿಕ ಕರೇಜ್ ವ್ಯವಸ್ಥೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಬೇಕೆಂಬ ಹಿನ್ನೆಲೆಯಲ್ಲಿ ಕರೇಜ್ ಮಾರ್ಗದಲ್ಲಿ ಕೈಗೊಳ್ಳಬೇಕಾಗಿರುವ ಸುರಕ್ಷತಾ ಕ್ರಮಗಳ ಕುರಿತು ಇಟಿ ಸೆಂಟ್ರಲ್ ಬಂಪ್ ಹತ್ತಿರ ಕರೇಜ್ ವೆಂಟ್ ಹಾಗೂ ಮಾರ್ಗ ಪರಿಶೀಲಿಸಿ ಅವರು ಮಾತನಾಡಿದರು.

ಚರಂಡಿ ನೀರು ವೆಂಟ್‌ನಲ್ಲಿ ಹರಿಯುವುದನ್ನು ತಡೆಗಟ್ಟಲು

ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. 2024-25ನೇ ಸಾಲಿನ ಆಯವ್ಯಯದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರ ಪ್ರದೇಶದಲ್ಲಿರುವ ಐತಿಹಾಸಿಕ ಕರೇಜ್ -ನೀರು ಸರಬರಾಜು ಸುರಂಗ ಮಾರ್ಗ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಪುರಾತತ್ವ, ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಕರೇಜ್ ಪುನಶ್ಚೇತನ ಮತ್ತು ಅಭಿವೃದ್ಧಿಗೊಳಿಸಲು ಡಿಜಿಆರ್ ತಯಾರಿಸುವ ಕಾರ್ಯದಲ್ಲಿ ನೈಪುಣ್ಯತೆ ಹೊಂದಿರುವ ಐಎಚ್ ಸಿಎನ್ ಎಫ್ ಸಂಸ್ಥೆಯವರಿಂದ ವಿಸ್ತೃತ ಡಿಜಿಆರ್ ಯೋಜನಾ ವರದಿ ಸಿದ್ಧಪಡಿಸಲು ನೇಮಕ ಮಾಡಿದೆ ಎಂದರು.

ಆ ನುರಿತ ತಂಡ ಜೂ.24 ಮತ್ತು 25 ರಂದು ಸ್ಥಳ ಪರಿಶೀಲನೆ ಮಾಡಿ ವರದಿ ಮಾಡುವುದಕ್ಕೆ ನಗರಕ್ಕೆ ಆಗಮಿಸುತ್ತಿದ್ದು, ಈ ಕರೇಜ್ ವ್ಯವಸ್ಥೆಯನ್ನು ಪರಿಶೀಲನೆ ಮಾಡಲು ಸೂಕ್ತವಾದ ಸ್ಥಳ ಗುರುತಿಸಿ ಸುರಂಗ ಮಾರ್ಗದಲ್ಲಿ ತಂಡದ ವೀಕ್ಷಣೆಗೆ ವ್ಯವಸ್ಥೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ವಿವಿಧ ರೈತರ ಸಂಘಟನೆಗಳಿಂದ ಚಡಚಣ ತಹಶೀಲ್ದಾರರಿಗೆ ಮನವಿ

ಉದಯರಶ್ಮಿ ದಿನಪತ್ರಕ್ಕೆ

ಚಡಚಣ: ಕರ್ನಾಟಕದ ಹೆಸೂಂ ಸೇರಿದಂತೆ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಹಾಗೂ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಯತ್ನಗಳನ್ನು ತಕ್ಷಣವೇ ಕೈಬಿಡಬೇಕು ಎಂದು ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೇತೃತ್ವದಲ್ಲಿ ನೂರಾರು ರೈತರು ಚಡಚಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಡಚಣ ತಾಲೂಕಿನ ಕೆಪಿಟಿಎಲ್ ಕಚೇರಿ-ರಿಯಿಂದ ತಹಶೀಲ್ದಾರ್ ಕಚೇರಿವರೆಗೆ ರೈತರು ಕಾಲ್ನಡಿಗೆ ಮೆರವಣಿಗೆ ನಡೆಸಿ ವಿದ್ಯುತ್ ಖಾಸಗೀಕರಣದ ಪ್ರಸ್ತಾವನೆ ಹಿಂಪಡೆಯುವಂತೆ ಒತ್ತಾಯಿಸಿದರು. ಸಂಘಟನೆಯ ಪದಾಧಿಕಾರಿಗಳು ಚಡಚಣ ತಹಶೀಲ್ದಾರ್ ಸಂಜಯ ಇಂಗೆ ಹಾಗೂ ಹೆಸೂಂ ಎಇಇ ವಿಜಯಕುಮಾರರ ಹವಾಲಾರ್ ಅವರ ಮೂಲಕ ಶುಕ್ರವಾರ ಪಟ್ಟಣದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ, ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹೆಸೂಂ ಕಂಪನಿಯನ್ನು ಖಾಸಗೀಕರಣಗೊಳಿಸಬಾರದು ಎಂದು ಒತ್ತಾಯಿಸಿದರು. ಈಗಾಗಲೇ ಕೃಷಿಯಲ್ಲಿ ನಷ್ಟ ಅನುಭವಿಸುತ್ತಿರುವ ರೈತರಿಗೆ ವಿದ್ಯುತ್ ಖಾಸಗೀಕರಣವಾದರೆ ಕೃಷಿ ಚಟುವಟಿಕೆ ನಡೆಸುವುದು ಮತ್ತಷ್ಟು ಕಷ್ಟಕರವಾಗಲಿದೆ. ಇದರ ಪರಿಣಾಮ ಆಹಾರ ಉತ್ಪಾದನೆಯ ಮೇಲೂ ಪ್ರತಿಫಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.

ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣಗೊಂಡಿರುವ ವಿದ್ಯುತ್ ಕಂಬಗಳು, ವಿದ್ಯುತ್ ತಂತಿಗಳು ಹಾಗೂ ಟ್ರಾನ್ಸ್‌ಫಾರ್ಮರ್‌ಗಳಂತಹ ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ. ಜೊತೆಗೆ ಹೆಸೂಂನಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಕಾರ್ಮಿಕರು



ಹಾಗೂ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರ ಭವಿಷ್ಯದ ಮೇಲೂ ಖಾಸಗೀಕರಣದಿಂದ ಪರಿಣಾಮ ಉಂಟಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ರೈತರ ಪಂಪ್‌ಸೆಟ್‌ಗಳಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್, ಬಡವರಿಗಾಗಿ ಇರುವ ಗೃಹ ಜ್ಯೋತಿ, ಕುಟೀರ ಜ್ಯೋತಿ ಹಾಗೂ ಭಾಗ್ಯಜ್ಯೋತಿ ಸೇರಿದಂತೆ ಜನಪರ ಯೋಜನೆಗಳು ಮುಂದಿನ ದಿನಗಳಲ್ಲಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘದ ವಸಂತ ಭೈರಾಮಡಿ, ಸರ್ಕಾರ ತನ್ನ ಆರ್ಥಿಕ ಕೊರತೆಯನ್ನು ನೀಗಿಸಿಕೊಳ್ಳುವ ಸಲುವಾಗಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ರೈತರ ಪರವಾಗಿ ಕಾರ್ಯನಿರ್ವಹಿಸಬೇಕಾದ ಸರ್ಕಾರವೇ ರೈತರ ವಿರುದ್ಧದ ಧೋರಣೆ ಅನುಸರಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಈಗಾಗಲೇ ಬರಗಾಲದ ವಾತಾವರಣ ನಿರ್ಮಾಣವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯುತ್

ಖಾಸಗೀಕರಣ ಮಾಡಿದರೆ ರೈತರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.


ವಿದ್ಯುತ್ ಖಾಸಗೀಕರಣಕ್ಕೆ ಸಂಬಂಧಿಸಿದ ಪರವಾನಗಿ ಪ್ರಕ್ರಿಯೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲವಾದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ದಯಾನಂದ ಕೋಳಿ, ಮುರುಗೇಶ ಸಿಂಹಿ, ನಾಗನಾಥಗೌಡ ಬಿರಾದಾರ, ಪ್ರಕಾಶ ಭತಗುಣಿಕೆ, ಪ್ರವೀಣ ಬಿರಾದಾರ, ಮಂಜುಳಾ ಪೂಜಾರಿ, ರಮೇಶ ಬೆಳ್ಳೆನವರ, ಗೇನಪ್ಪ ಬಿರಾದಾರ, ದಾನಮಗೌಡತಿ ಪಾಟೀಲ, ರಮೇಶ ಭತಗುಣಿಕೆ, ಮಹಾದೇವ ಕರ್ಲಮಳ ನಿಂಗಪ್ಪ ರುಳಕೆ, ವಿಠಲ ಮಾಳಾಬಾಗಿ, ಮಹೇಶ ಏಳಗಿ, ಅರ್ಜುನ ಬಿರಾದಾರ, ಮಂಜುಳಾ ಪೂಜಾರಿ, ರವೀಂದ್ರ ಹೂಗಾರ, ಅಜ್ಜಾಸಲಿ ಹಿಂಗಣಿ ಸೇರಿದಂತೆ ಸಂಘಟನೆಯ ಪ್ರಮುಖರು ಹಾಗೂ ಅನೇಕ ರೈತರು ಉಪಸ್ಥಿತರಿದ್ದರು.

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ಉದಯರಶ್ಮಿ ದಿನಪತ್ರಕ್ಕೆ

ವಿಜಯಪುರ: ಹುಬ್ಬಳ್ಳಿಯಲ್ಲಿ ನೆಲೆಯೂರಿರುವ ಜಪಾನ್ ಮೂಲದ ಪ್ರತಿಷ್ಠಿತ ನೈಡೆಕ್ ಕಂಪನಿಯು ನಡೆಸಿದ ಎರಡು ದಿನಗಳ ಕ್ಯಾಂಪಸ್ ಸಂದರ್ಶನದಲ್ಲಿ ತಮ್ಮ ನೇತೃತ್ವದ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 94 ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.



ನೀಡೆಡ್, ಆ ಪ್ರಕಾರ ಸಂಸ್ಥೆಯವರು ಮಾಡಿ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜಯಪುರದಲ್ಲ ನೈಡೆಕ್ ಕಂಪನಿ ಕ್ಯಾಂಪಸ್ ಸಂದರ್ಶನ | ಸಚಿವ ಎಂ ಬಿ ಪಾಟೀಲ ಸಂತಸ

ಇದಕ್ಕಾಗಿ ಕಂಪನಿಗೂ ಅಭಿನಂದನೆಗಳು ಸಲ್ಲುತ್ತವೆ ಎಂದು ಅವರು ಹೇಳಿದ್ದಾರೆ. ಎಲೆಕ್ಟ್ರಿಕಲ್, ಎಂಜಿನಿಯರಿಂಗ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಾನಿಕ್ ವಿಭಾಗಗಳ ಅರ್ಹ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಉದ್ಘೋಷಿಸಿದ್ದರು. ತಮ್ಮ ಉಲಿತನ ಹತ್ತಿರದಲ್ಲೇ ಈಗ ಉದ್ಯೋಗವಾಹನ ದೊರೆಯುತ್ತಿರುವುದು ಸಂತಸಕ್ಕೆ ಕಾರಣವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕೈಗಾರಿಕಾ ಬೆಳವಣಿಗೆಯ ಮೂಲಕ ಉತ್ತರ ಕರ್ನಾಟಕದ ಪ್ರಗತಿಗೆ ಶ್ರಮಿಸಲಾಗುತ್ತಿದೆ. ಇದರ ಲಾಭವು ವಿಜಯಪುರ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ ಹೀಗೆ ಈ ಭಾಗದ ಹಲವು ಜಿಲ್ಲೆಗಳ ಯುವಜನರಿಗೆ ಸಿಕ್ಕುತ್ತದೆ. ನೈಡೆಕ್ ಕಂಪನಿ ನಡೆಸಿರುವ ಕ್ಯಾಂಪಸ್ ಸಂದರ್ಶನ ಇದಕ್ಕೊಂದು ನಿದರ್ಶನವಾಗಿದೆ ಎಂದಿದ್ದಾರೆ.

ನೈಡೆಕ್ ಸಂಸ್ಥೆಯ ಉನ್ನತಾಧಿಕಾರಿಗಳ ತಂಡವು ಜೂನ್ 16 ಮತ್ತು 17ರಂದು ಎರಡು ದಿನಗಳ ಕಾಲ ಕ್ಯಾಂಪಸ್ ಸಂದರ್ಶನ ನಡೆಸಿತು. ಇದರಲ್ಲಿ ಒಟ್ಟು 110 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಅಂತಿಮವಾಗಿ 46 ಡಿಪ್ಲೊಮಾ ಮತ್ತು 48 ಐಟಿಐ ಪದವೀಧರರು ಆಯ್ಕೆಯಾದರು. ಇವರೆಲ್ಲರಿಗೂ ನೈಡೆಕ್ ಕಂಪನಿ ಆಕರ್ಷಕ ವೇತನದ ಉದ್ಯೋಗಗಳನ್ನು ನೀಡಿದೆ.

ನೈಡೆಕ್ ಕಂಪನಿಯ ಅಧಿಕಾರಿಗಳಾದ ಸೋಮಶೇಖರ್, ಮಂಜುನಾಥ್, ಚಂದನಾ ಮತ್ತು ನಿತಿಶಾ ಅವರು ಕ್ಯಾಂಪಸ್ ಸಂದರ್ಶನ ನಡೆಸಿದರು. ಕಾಲೇಜಿನ ಪ್ರಾಂಶುಪಾಲ ಪ್ರಭುದೇವ ಕಳಸಗೂಂಡೆ, ಉದ್ಯೋಗಾಧಿಕಾರಿ ಸುಧನ್ವ ಕುಲಕರ್ಣಿ, ಐಟಿಐ ಉದ್ಯೋಗಾಧಿಕಾರಿ ವಾಗೀಶ ಮ-ರೀವರ ಕೂಡ ಸಮನ್ವಯಾಧಿಕಾರಿಗಳಾಗಿ ಇದ್ದರು ಎಂದು ಅವರು ಹೇಳಿದ್ದಾರೆ.

ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ : ಡಾ. ಆನಂದ ಕೆ

ಉದಯರಶ್ಮಿ ದಿನಪತ್ರಕ್ಕೆ

ವಿಜಯಪುರ: ಗಂಡಾಂತರ ಗರ್ಭಿಣಿಯರ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ಒಳಪಡಿಸಬೇಕು. ಆರಂಭಿಕ ಹಂತದಲ್ಲಿ ಅನಿರೀಕ್ಷಿಸಲಾಗದ ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ನೀಡುವಂತಾಗಬೇಕು. ಕೈಗೊಳ್ಳುವ ಈ ಉಪಕ್ರಮದಿಂದ ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತರಲು ಸೂಚಿಸಿದರು.

ಶನಿವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ, ಸಭಾ ಭವನದಲ್ಲಿ ಪಲ್ನ ಪೋಲಿಯೋ ಲಸಿಕಾ ಅಭಿಯಾನ ಕುರಿತು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತಾಯಿ-ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಹೆಚ್. ಪೂರ್ಣಿಮ್ ಮೂಲಕ ಗರ್ಭಿಣಿಯರಿಗೆ ಕಾಲಕಾಲಕ್ಕೂ ಆರೋಗ್ಯ ಮಾಹಿತಿ ಒದಗಿಸುವ ಜೊತೆಗೆ ತಾಯಿ-ಶಿಶು ಮರಣ ತಡೆಯಲು ಸರ್ಕಾರ ಹತ್ತಾರು ಕಾರ್ಯಕ್ರಮ ರೂಪಿಸಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಜಾಗೃತಿಗೆ



ಮಹತ್ವ ನೀಡಿ ಮಾಹಿತಿ ನೀಡುವ-ರಿಯದ ಹೆರಿಗೆಯಾಗಿ ಮಗುವಿಗೆ ಒಂದು ವರ್ಷ ಪೂರ್ಣಗೊಳ್ಳುವವರೆಗೆ ಪಡೆಯಬೇಕಾದ ಚಿಕ್ಕ, ಲಸಿಕೆ ಸೌಲಭ್ಯಗಳ ಪ್ರತಿ ತಿಂಗಳ ಮಾಹಿತಿಯನ್ನು ಆರೋಗ್ಯ ಅಧಿಕಾರಿಗಳಿಗೆ ಹಾಗೂ ಎಲ್ಲ ಕಾರೋಚಿತಗೊಳಿಸಬೇಕು. ಜೊತೆಗೆ ಆರೋಗ್ಯ ಸೇವಾ ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿ ತಪ್ಪದೇ ನೀಡಬೇಕು. ಪ್ರತಿ ತಿಂಗಳು ಗರ್ಭಿಣಿಯರ ಹೆಸರು ನೋಂದಣಿ, ಅಶಾ ಕಾರ್ಯಕ್ರಮದ ಮನೆ ಮನೆ ಇಲಾಖೆಯ ಸಹಕಾರದೊಂದಿಗೆ 14 ಭೇಟಿ ಆರೋಗ್ಯ ವಿವರ ದಾಖಲು, ವರ್ಷದ ಎಲ್ಲ ಹೆಣ್ಣು ಮಕ್ಕಳಿಗೆ ಲಸಿಕೆಯನ್ನು ಸಕಾಲದಲ್ಲಿ ಆರೋಗ್ಯ ಸೇವೆಯನ್ನು ನೀಡಿ ಕಡ್ಡಾಯವಾಗಿ ನೀಡಿ. ನೂರರಷ್ಟು ಪ್ರಗತಿ ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಮಾಡಿ

ದಧಾರ ರುಬೇಲಾ ಲಸಿಕೆ 1 ರಲ್ಲಿ ಪಡೆದ ಮಕ್ಕಳ ಸಂಖ್ಯೆ ಹಾಗೂ ಎಮ್ ಆರ್ 2ರಲ್ಲಿ ಪಡೆದ ಲಸಿಕೆ ವ್ಯತ್ಯಾಸವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಪರಿಶೀಲನೆ ಮಾಡಿ ಲಸಿಕೆ ಪಡೆಯದ ಮಕ್ಕಳ ತಾಯಂದಿಯರಿಗೆ ಆಪ್ತಮಾಲೋಚನೆ ಮಾಡಿ ಲಸಿಕೆ ಹಾಕಿಸಲು ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾನಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ಕೋಳ್ಳಿ, ಡಬ್ಲ್ಯೂ.ಹೆಚ್.ಸಿ ಅಧಿಕಾರಿ ಡಾ. ಮುಕುಂದ ಗಲಗಲಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಪರಶುರಾಮ ಹಿಟ್ಟಳ್ಳಿ, ಡಾ. ಎಂ. ಬಿ ಬಿರಾದಾರ, ಡಾ. ಅರ್ಚನಾ ಕುಲಕರ್ಣಿ, ಡಾ.ಜಾನ್ ಕಟವಟೆ, ಡಾ.ಅಪ್ಪಾಸಾಹೇಬ ಇನಾಮದಾರ, ಡಾ.ರಾಜೇಶ್ವರಿ ಗೋಲಗೇರಿ, ಡಾ. ಕೆ ಡಿ ಗುಂಡಾವಡಿ ಸೇರಿದಂತೆ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.